ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಡಿಸೆಂಬರ್ 23 ಶನಿವಾರ 2023

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ – ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸಂಪುಟ: 44 | ಸಂಚಿಕೆ: 246 | ಪುಟಗಳು: 12

₹4

ಸುದ್ದಿ ಮತ್ತು ಫೋಟೋಗೆ: news@mysurumithra.com ಜಾಹೀರಾತು: ad@mysurumithra.com

ಮೈಸೂರು ಪತ್ರಿಕಾ ಭವನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ

ಇತ್ತೀಚಿಗೆ ಪತ್ರಿಕೋದ್ಯಮ ವೃತ್ತಿಪರತೆ ಕಳೆದುಕೊಂಡಿದೆ; ವ್ಯಾಪಾರೀಕರಣಗೊಳ್ಳುತ್ತಿದೆ!: ಸಿಎಂ

- ಪತ್ರಿಕಾರಂಗವಿಲ್ಲದೆ ಪ್ರಜಾಪ್ರಭುತ್ವ ಗಟ್ಟಿಯಾಗಲ್ಲ
- ಪತ್ರಕರ್ತರು ಸಮಾಜಮುಖಿಯಾಗಿ ಕೆಲಸ ಮಾಡಬೇಕು
- ಪತ್ರಿಕಾ ಭವನ ನಿರ್ಮಾಣಕ್ಕೆ ಅನುದಾನದ ಭರವಸೆ

ಮೈಸೂರು, ಡಿ.22(ಬಿಎಲ್‌ಯು)– ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ ವೃತ್ತಿಪರತೆ ಕಳೆದುಕೊಂಡು ವ್ಯಾಪಾರೀಕರಣವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಕೆಎನ್‌ಎಸ್ ಬಡಾವಣೆಯ ಸಿಎ ನಿವೇಶನದಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿರುವ ಪತ್ರಿಕಾ ಭವನ ಹಾಗೂ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಯಾವುದೇ ಪತ್ರಿಕೆಯಾದರೂ ಕುತೂಹಲ ಹುಟ್ಟಿಸಬೇಕು, ಆಸಕ್ತಿ ಮೂಡಿಸಬೇಕು. ಆದರೆ ಇತ್ತೀಚೆಗೆ ಪತ್ರಿಕಾ ರಂಗ ಜವಾಬ್ದಾರಿ ಮರೆತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪತ್ರಕರ್ತರಿಗೆ ಸಾಮಾಜಿಕ ಕಳಕಳಿ ಇರಬೇಕು, ವೃತ್ತಿಪರತೆ ಇರಬೇಕು. ಆಗ ಸಮಾಜಕ್ಕೆ ಅನುಕೂಲವಾಗುವ ಸುದ್ದಿಗಳು ಪ್ರಕಟವಾಗುತ್ತವೆ. ಪ್ರಜಾಪ್ರಭುತ್ವದಲ್ಲಿ ಪತ್ರಿಕಾರಂಗ ನಾಲ್ಕನೇ ಆಧಾರಸ್ತಂಭವಾಗಿದೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದಂತೆ ಪತ್ರಿಕಾರಂಗ ಕೂಡ ಮಹತ್ವದ ಸ್ಥಾನ ಪಡೆದಿದೆ. ಪತ್ರಿಕಾರಂಗ ಇದ್ದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗುತ್ತದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಪತ್ರಕರ್ತರು ವಸ್ತು ನಿಷ್ಠ ವರದಿ, ವಿಚಾರವನ್ನು ಜನರಿಗೆ ತಿಳಿಸಬೇಕು. ಆಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ತಪ್ಪು ಮಾಹಿತಿ ನೀಡಿದರೆ ಸಮಾಜಕ್ಕೆ ಯಾವುದೇ ಉಪಯೋಗ ಆಗುವುದಿಲ್ಲ ಎಂಬುದನ್ನು ಪತ್ರಕರ್ತರು ಅರಿಯಬೇಕು ಎಂದು ಸಲಹೆ ನೀಡಿದರು.

ಅಸಮಾನತೆ ನಿವಾರಣೆ ಉದ್ದೇಶ: ಸಾಮಾಜಿಕ ಅಸಮಾನತೆಯ ಚಿತ್ರಣವನ್ನು ಜನರ ಮುಂದಿಡಬೇಕು. ಈ ಮೂಲಕ ಅಸಮಾನತೆ ಹೋಗಲಾಡಿಸಲು ಪ್ರಯತ್ನ ಮಾಡಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಮಾತನಾಡಿದರೆ ಸಮಾಜಕ್ಕೆ ಹಾನಿಯಾಗುತ್ತದೆ ಎಂದು ತಿಳಿಸಬೇಕು ಎಂದು ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ 9 ದಶಕಗಳ ಇತಿಹಾಸವಿದೆ. ಮೈಸೂರು ಸಣ್ಣ ಪತ್ರಿಕೆಗಳ ತವರೂರಾಗಿದೆ. ಅಂದಿನ ಪತ್ರಕರ್ತರು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದರು. ಮೈಸೂರಿನ ಸಮಗ್ರ ಸುದ್ದಿ ಇರುತ್ತಿದ್ದ ಕಾರಣ ಆಂದೋಲನ ಸಾಧ್ವಿ ಪತ್ರಿಕೆ ಓದಲು ನಾವು ಎದುರು ನೋಡುತ್ತಿದ್ದೆವು ಎಂದು ಹಳೆಯ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು.

ಸಮಾಜಮುಖಿ ಚಿಂತನೆ: ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯದ ಹಕ್ಕು ನೀಡಲಾಗಿದೆ. ಇದರ ಆಧಾರದ ಮೇಲೆ ಪತ್ರಕರ್ತರು ತಮ್ಮ ಸ್ವಲಾಭಗಳನ್ನು ಬದಿಗಿರಿಸಿ ವರದಿ ಮೂಲಕ ಬಿತ್ತರ ಮಾಡಬೇಕು. ಆಗ ಭವಿಷ್ಯದ ಸುಂದರ, ಸಮಾಜ ನಿರ್ಮಾಣ ಮಾಡಲು ಸಾಧ್ಯ. ಆ ನಿಟ್ಟಿನಲ್ಲಿ ಇಂದು ನಾವುಗಳೆಲ್ಲರೂ ಪತ್ರಕರ್ತನಾದವನಿಗೆ ಸಮಾಜಮುಖಿ ಚಿಂತನೆ ಹಾಗೂ ವೃತ್ತಿಪರತೆ ಮುಖ್ಯ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.



ಮೈಸೂರು ಪತ್ರಕರ್ತರ ಬಹು ವರ್ಷಗಳ ಕನಸು ನನಸಾಗುತ್ತಿದೆ: ಸುತ್ತೂರು ಶ್ರೀ ಹಿತನುಡಿ

ಮೈಸೂರು, ಡಿ.22(ಬಿಎಲ್‌ಯು)– ಮೈಸೂರಿನಲ್ಲಿ ನೂತನ ಪತ್ರಿಕಾ ಭವನ ನಿರ್ಮಾಣದಿಂದ ಪತ್ರಕರ್ತರ ಬಹು ವರ್ಷಗಳ ಆಸೆ ಈಡೇರುತ್ತಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಕನಸುಗಳು ಒಳ್ಳೆಯದಿರುವಾಗ ಅದು ನೆರವೇರುತ್ತದೆ ಎಂಬುವುದಕ್ಕೆ ಇದೇ ಸ್ಪಷ್ಟ ನಿದರ್ಶನ ಎಂದರು. ಸಿದ್ದರಾಮಯ್ಯ ಅವರೇ ಪತ್ರಿಕಾ ಭವನಕ್ಕೆ ಭೂಮಿ ಪೂಜೆ ಮಾಡಿದ್ದಾರೆ. ಮುಂದೆ ಅವರ ಆಡಳಿತಾವಧಿಯಲ್ಲೇ ಈ ಭವನ ಅವರಿಂದಲೇ ಉದ್ಘಾಟನೆ ಆಗಲಿ ಎಂದು ಶ್ರೀಗಳು ಆಶಿಸಿದರು. ಮೈಸೂರು ಪತ್ರಕರ್ತರು ತಮ್ಮದೇ ಆದ ದಿಟ್ಟ ಹೆಜ್ಜೆ ಇಡುವುದರ ಮೂಲಕ ಇಡೀ ರಾಜ್ಯ ಹಾಗೂ ರಾಷ್ಟ್ರಕ್ಕೆ ಪರಿಚಿತರಾಗಿದ್ದಾರೆ ಎಂದು ಪ್ರಶಂಸಿಸಿದರು. ಪತ್ರಕರ್ತರು ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಇದೇ ವೇಳೆ ಶ್ರೀಗಳು ಸಲಹೆ ನೀಡಿದರು.

ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಇನ್ನು ಅಸಮಾನತೆಯ ಸಮಾಜವಿದೆ. ಹಾಗಾದರೆ ಇನ್ನು ಕೂಡ ಬದಲಾವಣೆಯಾಗದೆ ಇದೇ ವ್ಯವಸ್ಥೆ ಎಷ್ಟು ವರ್ಷಗಳ ಕಾಲ ಇರಬೇಕು? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಆದ ಕಾರಣ ಪತ್ರಕರ್ತರು ತಮ್ಮ ವಸ್ತು ನಿಷ್ಠ ವರದಿಗಳ ಮೂಲಕ ಅಸಮಾನತೆ ಹೋಗಲಾಡಿಸುವ ಪ್ರಯತ್ನ ಮಾಡಬೇಕು. ಸಂವಿಧಾನದ ವಿರುದ್ಧ ಮಾತನಾಡುವವರನ್ನು ಗೌರವದಿಂದ ಕಾಣದೆ ಅವರನ್ನು ಸಂವಿಧಾನದ ವಿರೋಧಿಗಳು ಎಂದು ಬಿಂಬಿಸಬೇಕು ಎಂದು ಸಲಹೆ ನೀಡಿದರು.

ಅನುದಾನ ಭರವಸೆ: ನೂತನವಾಗಿ ನಿರ್ಮಾಣ ಮಾಡುತ್ತಿರುವ ಪತ್ರಿಕಾ ಭವನ ಹಾಗೂ ತರಬೇತಿ ಕೇಂದ್ರಕ್ಕೆ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಈ ವೇಳೆ ಭರವಸೆ ನೀಡಿದರು. ಪತ್ರಿಕಾ ಭವನ ಹಾಗೂ ತರಬೇತಿ ಕೇಂದ್ರದ ನಿರ್ಮಾಣಕ್ಕೆ ಸುಮಾರು 8 ಕೋಟಿ ರೂಪಾಯಿ ವೆಚ್ಚವಾಗಲಿದೆ. ಇದರಲ್ಲಿ ಸರ್ಕಾರದಿಂದ 5 ಕೋಟಿ ರೂಪಾಯಿ ನೀಡುವಂತೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಪ್ರಾಸ್ತಾವಿಕ ಭಾಷಣದಲ್ಲಿ ಮನವಿ ಮಾಡಿದ್ದರು.

ಆದರೆ ಸಿದ್ದರಾಮಯ್ಯ ಇಂತಿಷ್ಟು ಹಣ ನೀಡುವುದಾಗಿ ನಿಖರವಾಗಿ ಹೇಳಲಿಲ್ಲ. ಆದರೆ ಸರ್ಕಾರದಿಂದ ಅನುದಾನ ನೀಡುವುದಾಗಿ ಭರವಸೆ ನೀಡಿದರು. ನನ್ನ ಕೈಯಿಂದಲೇ ಉದ್ಘಾಟನೆ ಮಾಡಿಸುವಂತೆ ಕೋರಿದ್ದೀರಾ. ಎಷ್ಟು ತ್ವರಿತವಾಗಿ ನಿರ್ಮಾಣ ಮಾಡುತ್ತೀರೊ ಅಷ್ಟು ಒಳ್ಳೆಯದು. ಸರ್ಕಾರದಿಂದ ಅಗತ್ಯ ಅನುದಾನ ನೀಡಿ, ಪತ್ರಿಕಾ ಭವನ ಹಾಗೂ ತರಬೇತಿ ಕೇಂದ್ರವನ್ನು ನಾನೇ ಉದ್ಘಾಟನೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಇದೇ ವೇಳೆ ಆಶ್ವಾಸನೆ ನೀಡಿದರು.

ನನ್ನ ಕಾರಿನ ಮೇಲೆ ಕಾಗೆ ಕೂತರೆ ನಿಮಗೇನು ನಷ್ಟ! ಗಂಡ–ಹೆಂಡತಿ ಜಗಳವಾಡಿದರೆ ನಿಮಗೇನು ಕಷ್ಟ!!

'ಗಂಡ ಹೆಂಡತಿ ಜಗಳ ಉಂಡು ಮಲಗುವ' ತನಕ ಎಂಬ ಗಾದೆಯಂತೆ ಜಗಳ ಆಡುವ ಗಂಡ ಹೆಂಡತಿ ಒಂದಾಗುತ್ತಾರೆ. ಆದರೆ ನೀವೇಕೆ ಅವರ ಜಗಳವನ್ನು ಅಷ್ಟು ವೈಭವೀಕರಿಸುತ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರನ್ನು ಪ್ರಶ್ನಿಸಿದರು. 'ಗಂಡ ಹೆಂಡತಿ ಜಗಳವಾಡಿದರೆ ನಿಮಗೇನು ಕಷ್ಟ' ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಅವರಿಬ್ಬರು ಜಗಳವಾಡಿದರೆ ಕೂರಿಸಿಕೊಂಡು ಗಂಟೆ ಗಟ್ಟಲೆ ಚರ್ಚೆ ಮಾಡಿ ಅವರ ಮಾನ ಮರ್ಯಾದೆ ತೆಗೆಯುತ್ತೀರಾ ಎಂದು ಹೇಳಿದರು.

'ನನ್ನ ಕಾರಿನ ಮೇಲೆ ಕಾಗೆ ಕೂತರೆ ಇವರಿಗೇನು ಕಷ್ಟನಷ್ಟ' ಎಂದು ಮರು ಪ್ರಶ್ನೆ ಮಾಡಿದ ಸಿದ್ದರಾಮಯ್ಯ, ಇದನ್ನೆ ವೈಭವಿಕರಿಸಿ ಅನಗತ್ಯವಾಗಿ ಚರ್ಚೆ ಮಾಡಿದರು. ಕಾರಿನ ಮೇಲೆ ಕಾಗೆ ಕೂತಿದ್ದರಿಂದ ಮೂರು ತಿಂಗಳಲ್ಲಿ ನನ್ನ ಅಧಿಕಾರ ಹೋಗುತ್ತೆ ಎಂದು ಭವಿಷ್ಯ ನುಡಿದರು. ಇದೇ ವಿಚಾರವಾಗಿ ಒಂದೊಂದು ರೀತಿಯ ವ್ಯಾಖ್ಯಾನ ನೀಡಿದರು. ಆದರೆ ಕಾಗೆ ಕೂತ ನಂತರ ಮೂರು ವರ್ಷ ಅಧಿಕಾರ ನಡೆಸಿದೆ ಎಂದು ತಿಳಿಸಿದರು. ಚಾಮರಾಜನಗರಕ್ಕೆ ಹೋದರೆ ಅಧಿಕಾರಕ್ಕೆ ಹೋಗುತ್ತೆ ಎಂದು ವರದಿ ಮಾಡಿದರು. ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದರು. ನಾನು ಚಾಮರಾಜನಗರಕ್ಕೆ ಹೋಗಿ ಬಂದ ನಂತರವೂ ಅಧಿಕಾರದಲ್ಲಿದ್ದೆ. ಇದನ್ನು ನೋಡಿದಾಗ ಇದೇನಾ ಪತ್ರಿಕೋದ್ಯಮ ಎನ್ನಿಸುತ್ತದೆ ಎಂದರು.

ಮೊದಲು ಇಂತಹ ಮೌಢ್ಯ, ಕಂದಾಚಾರ ಬೆಳೆಸುವುದನ್ನು ಬಿಡಬೇಕು. 800 ವರ್ಷಗಳ ಹಿಂದೆಯೇ ವೈಚಾರಿಕ ಸಮಾಜ ನಿರ್ಮಾಣಕ್ಕೆ ಶರಣರು ಹೇಳಿದರು ಎಂಬುವುದನ್ನು ಪತ್ರಕರ್ತರು ಅರಿಯಬೇಕು ಎಂದು ಸಲಹೆ ನೀಡಿದರು.

ಪತ್ರಿಕೋದ್ಯಮ ವ್ಯಾಸಂಗ ಮಾಡದೆ ಪತ್ರಿಕೋದ್ಯಮ ವೃತ್ತಿಗೆ ಕೆಲವರು ಬಂದಿರುವ ಕಾರಣ ಇಂತಹ ಪರಿಸ್ಥಿತಿ ಬಂದಿದೆ. ಇದರಿಂದ ವೃತ್ತಿಪರತೆ ಇಲ್ಲದೆ ಇಂತಹ ಅಬಾಸಗಳಾಗುತ್ತಿದೆ. ಆದ ಕಾರಣ ಮೈಸೂರಿನ ಪತ್ರಕರ್ತರ ಸಂಘ ಯುವ ಪತ್ರಕರ್ತರಿಗೆ ತರಬೇತಿ ಕೇಂದ್ರ ಸ್ಥಾಪಿಸಿರುವುದು ಸ್ವಾಗತಾರ್ಹ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ನನ್ನ ವಿರುದ್ಧ ಬಹಳಷ್ಟು ವರದಿ ಮಾಡುತ್ತಾರೆ. ಆದರೆ ಈ ತನಕ ಯಾರಿಗೂ ಫೋನ್ ಮಾಡಿ ಏಕೆ ಹೀಗೆ ಬರೆದಿದ್ದೀರಾ ಎಂದು ಪ್ರಶ್ನಿಸಿಲ್ಲ. ಇಷ್ಟೆಲ್ಲಾ ಆದರೂ ನನಗೆ ಪತ್ರಿಕಾ ರಂಗ ಹಾಗೂ ಪತ್ರಿಕಾ ರಂಗದ ಸ್ವಾತಂತ್ರ್ಯದ ಬಗ್ಗೆ ಅಪಾರ ನಂಬಿಕೆ ಇದೆ. ನೀವು ನನ್ನ ವಿರೋಧವಾಗಿದ್ದರೂ ಸರ್ಕಾರದಿಂದ ಪತ್ರಿಕಾ ಭವನದ ನಿರ್ಮಾಣಕ್ಕೆ ಸಹಾಯ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕರಾದ ಟಿ.ಎಸ್.ಶ್ರೀವತ್ಸ, ಜಿ.ಟಿ.ದೇವೇಗೌಡ, ಕೆ.ಹರೀಶ್‌ಗೌಡ, ಡಾ.ತಿಮ್ಮಯ್ಯ, ಮರಿತಿಬ್ಬೇಗೌಡ, ಸಿ.ಎನ್.ಮಂಜೇಗೌಡ, ರವಿಶಂಕರ್, ಅನಿಲ್ ಚಿಕ್ಕಮಾದು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮುಡಾ ಮಾಜಿ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಯಶಸ್ವಿ ಎಸ್.ಸೋಮಶೇಖರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಪರ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.



ಬುಧವಾರ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಮೈಸೂರು ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡರನ್ನು ಮಾಜಿ ಗ್ರಾಪಂ ಮಾಜಿ ಅಧ್ಯಕ್ಷ ದೊಡ್ಡಹುಂಡಿ ಸೋಮಣ್ಣ ಮತ್ತು ಮಾಜಿ ಕಾರ್ಪೊರೇಟರ್ ರವೀಂದ್ರಕುಮಾರ್ ಅವರು ಅಭಿನಂದಿಸಿದರು. ಮುಖಂಡರಾದ ಅರುಣ್ ಕುಮಾರ್, ಸೋಮಶೇಖರ್, ಲೋಕೇಶ್, ಕೆಇಬಿ ಚಂದ್ರು, ಪಾಂಡು, ಸಿದ್ದರಾಜು, ಚಂದ್ರು, ಈರೇಗೌಡ, ಎಂ.ಸಿ ಹುಂಡಿ ಶೇಷಣ್ಣ ಅವರುಗಳನ್ನು ಚಿತ್ರದಲ್ಲಿ ಕಾಣಬಹುದು.

ಇಂದಿನಿಂದ ಶ್ರೀ ದತ್ತ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ

ಮೈಸೂರು, ಡಿ.22–ವೈಕುಂಠ ಏಕಾದಶಿ ಪ್ರಯುಕ್ತ ನಾಳೆ (ಶನಿವಾರ) ಶ್ರೀ ದತ್ತ ವೇಂಕಟೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 6 ಗಂಟೆಗೆ ಉತ್ತರ ದ್ವಾರದ ಪೂಜೆಯಾಗಿ, ಭಕ್ತಾದಿಗಳು ಶ್ರೀ ವೇಂಕಟೇಶ್ವರ ಸ್ವಾಮಿಯನ್ನು ಉತ್ತರ ದ್ವಾರದಿಂದ ಪ್ರವೇಶಿಸಿ, ದರ್ಶನ ಮಾಡಿಕೊಳ್ಳಲು ಅವಕಾಶವಿದೆ. ಅಂದೇ ಗೀತಾ ಜಯಂತಿ ಆಗಿರುವುದರಿಂದ ಬೆಳಗ್ಗೆ 9ರಿಂದ ಆಶ್ರಮದ ನಾದ ಮಂಟಪದಲ್ಲಿ ಸಂಪೂರ್ಣ ಭಗವದ್ಗೀತೆ ಪಾರಾಯಣ ನಡೆಯಲಿದೆ.

ಡಿ. 24 ಹನುಮಜ್ಜಯಂತಿ ಪ್ರಯುಕ್ತ ಬೆಳಿಗ್ಗೆ 9 ಗಂಟೆಗೆ ಕಾರ್ಯಸಿದ್ಧಿ ಅಂಜನೇಯಸ್ವಾಮಿಗೆ ಅಭಿಷೇಕ, ಅರ್ಚನೆ. ಮಹಾಮಂಗಳಾರತಿ ನೆರವೇರಲಿದೆ.

ಡಿ. 25, 26ರಂದು ದತ್ತಾತ್ರೇಯ ಜಯಂತಿ ಪ್ರಯುಕ್ತ ಶ್ರೀ ಕಾಲಾಗ್ನಿ ಶಮನ ದತ್ತಾತ್ರೇಯಸ್ವಾಮಿಗೆ ಅಭಿಷೇಕ, ಅರ್ಚನೆಗಳು ಇರುತ್ತವೆ. 25ರ ಸಂಜೆ 6.30ಕ್ಕೆ ನಾದ ಮಂಟಪದಲ್ಲಿ, ಬೆಂಗಳೂರಿನ ಸುಪ್ರಸಿದ್ಧ ಭರತನಾಟ್ಯ ಸಂಸ್ಥೆ "ಕಲಾಸಂಪದ" – ಅವರಿಂದ "ತೇ ವಂದನಂ" ನಾಟ್ಯ ಕಾರ್ಯಕ್ರಮ ನಡೆಯಲಿದೆ.

ಡಿ.26ರಂದು ಪೌರ್ಣಮಿ ದತ್ತಾತ್ರೇಯ ಜಯಂತಿ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಭಕ್ತಾದಿಗಳು ಸ್ವತಃ ದತ್ತಾತ್ರೇಯಸ್ವಾಮಿಗೆ ತೈಲಾಭಿಷೇಕವನ್ನು ಮಾಡಬಹುದು.

ಡಿ.28ರಂದು ಬೆಳಿಗ್ಗೆ 9 ಗಂಟೆಗೆ ಆಶ್ರಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 2000 ಸಾಲಿಗ್ರಾಮ ಕ್ಷೇತ್ರ "ಹರಿಸನ್ನಿಧಿ"ಯ ಉದ್ಘಾಟನೆ ಹಾಗೂ 12 ಗಂಟೆಗೆ ನೂತನವಾದ ರಾಜರಾಜೇಶ್ವರಿ ದೇವಿ ದೇವಸ್ಥಾನದ ಕುಂಭಾಭಿಷೇಕ ನಡೆಯಲಿದೆ.

ಕಾವ, ಜಾಣ, ರತ್ನ ಪರೀಕ್ಷೆ

ಮೈಸೂರು, ಡಿ.22– ಕನ್ನಡ ಸಾಹಿತ್ಯ ಪರಿಷತ್ತು 2023–24 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ,ರತ್ನ ಪರೀಕ್ಷೆಗಳು 2024ರ ಜ.5, 6, ಮತ್ತು 7ರಂದು ರಾಜ್ಯದ 20 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದ್ದು, ಡಿ.22ರ ನಂತರವು ಪ್ರವೇಶ ಪತ್ರ ತಲುಪದಿರುವ ಅಭ್ಯರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜ ಪೇಟೆ. ಬೆಂಗಳೂರಿನಲ್ಲಿ ಮತ್ತು ದೂ.ಸಂ: 080–26612991

ಡಿ.25ರಂದು ಶ್ರೀ ಉತ್ತರಾದಿ ಮಠದಲ್ಲಿ ಹನುಮದ್ ವ್ರತ ಕಾರ್ಯಕ್ರಮ

ಮೈಸೂರು, ಡಿ.22– ಶ್ರೀ ಶ್ರೀ 1008 ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಅನುಗ್ರಹ ಮತ್ತು ಆದೇಶದಂತೆ ನಗರದ ಸಿಎಫ್‌ಟಿಆರ್‌ಐ ಪಕ್ಕ, ರೈಲ್ವೆ ಮೈದಾನದ ಎದುರು, ಕೆಆರ್‌ಎಸ್ ರಸ್ತೆ, ಯಾದವಗಿರಿಯಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀ ಹನುಮದ್ ವ್ರತವನ್ನು ಡಿ.25ರಂದು ಸೋಮವಾರ ಲೋಕಕಲ್ಯಾಣಾರ್ಥವಾಗಿ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.

ಅಂದು ಬೆಳಿಗ್ಗೆ 6 ಗಂಟೆಗೆ ನಿರ್ಮಾಲ್ಯ ವಿಸರ್ಜನೆ, ಬೆಳಿಗ್ಗೆ 8.30ಕ್ಕೆ ಪಂ.ಅನಿರುದ್ಧಾಚಾರ್ಯ ಪಾಂಡುರಂಗಿ ಅವರಿಂದ 'ಪ್ರಾಣದೇವರಿಗೆ ಮಧು ಅಭಿಷೇಕ', ಬೆಳಗ್ಗೆ 9ಕ್ಕೆ ಪಂ.ಆದ್ಯ ಗೋವಿಂದಾ ಚಾರ್ಯ ಅವರ ನೇತೃತ್ವದಲ್ಲಿ 'ಪವಮಾನ ಹೋಮ ಹಾಗೂ ನವಗ್ರಹ ಹೋಮ', ಬೆಳಗ್ಗೆ 10ಕ್ಕೆ ಪಲ್ಲಕ್ಕಿ ಉತ್ಸವ ನಂತರ ಮಹಾ ಮಂಗಳಾರತಿ, ಭಗವದ್ಭಕ್ತರಿಗೆ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.

ಸೇವಾಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹರಿ–ವಾಯು–ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಮಠದ ಪ್ರಧಾನ ವ್ಯವಸ್ಥಾಪಕರಾದ ಪಂ.ಅನಿರುದ್ಧಾಚಾರ್ಯ ಪಾಂಡುರಂಗಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 96869 78861/ 8123390748 (ನಾಗಭೂಷಣ್ ಅರ್ಚಕರು) ಸಂಪರ್ಕಿಸುವುದು.

ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ

ಜನವರಿ 10 ರಿಂದ ಅರ್ಜಿ ಸಲ್ಲಿಕೆ ಆರಂಭ: ಕೆಇಎ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024–25ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಮುಂಬರುವ ಏಪ್ರಿಲ್ 20 (ಶನಿವಾರ) ಮತ್ತು 21ರಂದು (ಭಾನುವಾರ) ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 10 ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಏ.20ರ ಬೆಳಗ್ಗೆ 10:30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2:30ರಿಂದ ಗಣಿತ, 21ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ. ಹಾಗೆಯೇ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.19ರ ಶುಕ್ರವಾರದಂದು ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

ನ್ಯಾಚುರೋಪತಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ–ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಕೃಷಿ ಕೋರ್ಸುಗಳು, ಪಶು ಸಂಗೋಪನೆ, ಬಿ.ಎಸ್ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೂ ಈ ಸೂಚನೆ ಅನ್ವಯಿಸುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ತಪ್ಪಿದಲ್ಲಿ, ಇಂಥವರು ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಬಿಇಗೆ ನೇರ ಪ್ರವೇಶ: ಏ.18ರಂದು ಸಿಇಟಿ: ಎಂಜಿನಿಯರಿಂಗ್‌ನ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18ರಂದು ಸಿಇಟಿ ನಡೆಸಲಾಗುವುದು. ಇಂಥವರು ಅರ್ಜಿ ತುಂಬಲು ಸದ್ಯದಲ್ಲೇ ಪೋರ್ಟಲ್ ತೆರೆಯಲಾಗುವುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಇದೇ ರೀತಿಯಲ್ಲಿ ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್, ಎಂ.ಆರ್ಕ್ ಕೋರ್ಸುಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏ.18 ಮತ್ತು 19ರಂದು ಪಿಜಿಸಿಇಟಿ ನಡೆಸಲಾಗುವುದು. ಇವರಿಗೂ ಸಹ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಪೋರ್ಟಲ್ ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ. 2023ರಲ್ಲಿ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಬಯಸಿ ನಂತರ ಸೀಟು ರದ್ದುಪಡಿಸಿಕೊಂಡಿರುವ ಅಥವಾ ಹೆಚ್ಚುವರಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಆ ಬಾಬ್ತಿನ ಮೊತ್ತವನ್ನು ಹಿಂದಿರುಗಿಸುತ್ತಿದೆ. ಆದರೆ ಕೆಲವರ ಅರ್ಜಿಗಳಲ್ಲಿ ಬ್ಯಾಂಕ್ ವಿವರಗಳು ತಪ್ಪಾಗಿದ್ದು, ಅಂಥವರ ಹೆಸರುಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಇಂಥವರು ಡಿ.31ರೊಳಗೆ ಸರಿಯಾದ ವಿವರ ನಮೂದಿಸಬೇಕು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

23.12.2023 ಶನಿವಾರ, ಮಳೆ ನಕ್ಷತ್ರ: ಮೂಲ 16.12.2023 ರಿಂದ 28.12.2023
ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ,
ತಿಥಿ: ಏಕಾದಶಿ, ನಕ್ಷತ್ರ: ಭರಣಿ, ರಾಹುಕಾಲ: ಬೆಳಗ್ಗೆ 9 ರಿಂದ 10.30ರವರೆಗೆ

■ **ಶ್ರೀ ಜಯಚಾಮರಾಜೇಂದ್ರ ಪದವಿಪೂರ್ವ ಕಾಲೇಜು :** 2023–24ನೇ ಶೈಕ್ಷಣಿಕ ಸಾಲಿನ 'ಶಾರದೋತ್ಸವ' , ಮುಖ್ಯ ಅತಿಥಿಗಳು : ಸಿಸ್ಟಮ್ ನಿರ್ವಾಹಕರು ಮತ್ತು ಸೈಬರ್ ಭದ್ರತಾ ತರಬೇತಿದಾರ ಎಸ್. ಲಿಂಗರಾಜು, ಸ್ಥಳ: ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾಲಯದ ಸಭಾಂಗಣ, ಬೆಳಗ್ಗೆ 9.30ಕ್ಕೆ.

■ **ರಾಮ್‌ಸನ್ಸ್ ಬೊಂಬೆ ಮನೆ :** ದಸರಾ ಬೊಂಬೆ ಪ್ರದರ್ಶನ, ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, ನಜರ್‌ಬಾದ್ ಮುಖ್ಯರಸ್ತೆ, ಬೆಳಗ್ಗೆ 10 ರಿಂದ ಸಂಜೆ 7ಗಂಟೆವರೆಗೆ.

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ:** ಸೋರಿಯಾಸಿಸ್, ಇಸುಬು, ಹುಳಕಡ್ಡಿ ಚರ್ಮರೋಗಗಳಿಗೆ ಆಯುರ್ವೇದ ಚಿಕಿತ್ಸಾ ಶಿಬಿರ, ಸ್ಥಳ: ಆಸ್ಪತ್ರೆ ಆವರಣ, ಲಲಿತಾದ್ರಿಪುರ ರಸ್ತೆ, ಬೆಳಗ್ಗೆ 10 ರಿಂದ.

■ **ಶ್ರೀ ಗೀತಾಪ್ರಚಾರಿಣೀ ಸಭಾ ಟ್ರಸ್ಟ್ :** ಶ್ರೀ ಗೀತಾ ಜಯಂತಿ ಮಹೋತ್ಸವ, ಬೆಳಗ್ಗೆ 7.30 ರಿಂದ ಸಾಮೂಹಿಕ ಭಗವದ್ಗೀತಾ ಪಾರಾಯಣ, ಬೆಳಗ್ಗೆ 8.30 ರಿಂದ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಸಂಜೆ 6 ರಿಂದ ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ 7 ರಿಂದ ಡಾ. ಟಿ.ವಿ. ಸತ್ಯನಾರಾಯಣ ಅವರಿಂದ 'ಹನುಮಾನ್ ಚಾಲೀಸ್' ಪ್ರವಚನ, ಸ್ಥಳ: ಗೀತಾ ಮಂದಿರ, ಅಶೋಕ ರಸ್ತೆ.

■ **ಪಾಳ್ಯಂ ಶ್ರೀ ಶಾಸ್ತಾ ಪೀಠಂ ಅಭ್ಯುದಾಯಕ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಂ:** ಧನುರ್ಮಾಸದ ವಿಶೇಷ ಪೂಜಾ ಲಕ್ಷಾರ್ಚನಾ ಮತ್ತು ವಾರ್ಷಿಕ ಕುಂಭಾಭಿಷೇಕ ಪೂಜಾ ಮಹೋತ್ಸವ, ಶ್ರೀ ಸ್ವಾಮಿಗೆ ಮಹಾಭಿಷೇಕ, ಅಲಂಕಾರ ಸೇವೆ, ನಾಮಾರ್ಚನೆ, ಮಹಾ ನಿವೇದನೆ, ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸ್ಥಳ: ದೇವಸ್ಥಾನದ ಆವರಣ, ರಾಘವೇಂದ್ರನಗರ, ಬೆಳಗ್ಗೆಯಿಂದ.

■ **ಮೈಸೂರು ವಿಶ್ವವಿದ್ಯಾನಿಲಯ, ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ :** 74ನೇ ಸಂವಿಧಾನ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸಗಳ ಮಾಲಿಕೆ, ಪ್ರೊ. ಎಸ್. ನರೇಂದ್ರಕುಮಾರ್ ಅವರಿಂದ ಭಾರತದ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಸಂಸ್ಕೃತಿ ಕುರಿತು ಉಪನ್ಯಾಸ, ಅಧ್ಯಕ್ಷತೆ : ಮೊರಾರ್ಜಿ ದೇಸಾಯಿ ವಸತಿ ಶಾಲೆ, ಎಸ್. ಹೊಸಕೋಟೆ, ಸ್ಥಳ: ಮೊರಾರ್ಜಿ ದೇಸಾಯಿ ವಸತಿ ಶಾಲೆ, ಎಸ್. ಹೊಸಕೋಟೆ, ಬೆಳಗ್ಗೆ 10.30ಕ್ಕೆ.

■ **ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನ ಟ್ರಸ್ಟ್:** ವೈಕುಂಠ ಏಕಾದಶಿ, ಹನುಮ ಜಯಂತಿ ಕಾರ್ಯಕ್ರಮ, ಬೆಳಗ್ಗೆ 11ಕ್ಕೆ ವೈಕುಂಠ ದರ್ಶನ, ವಿಶೇಷ ಪೂಜೆ, ಮಹಮಂಗಳಾರತಿ, ಪ್ರಸಾದ ವಿನಿಯೋಗ, ಸಂಜೆ 6.30ಕ್ಕೆ ಪುಣ್ಯಾವಾಚನ, ರಕ್ಷಾಬಂಧನ, ಗಣಪತಿಹೋಮ, ನವಗ್ರಹ ಹೋಮ, ಸುದರ್ಶನ ಹೋಮ, 9.30ಕ್ಕೆ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ರಾತ್ರಿ 10ಕ್ಕೆ ದೇವಸ್ಥಾನದ ಭಜನಾ ಮಂಡಳಿಯವರಿಂದ ಅಖಂಡ ಭಜನೆ ಕಾರ್ಯಕ್ರಮ, ಸ್ಥಳ: ದೇವಸ್ಥಾನ, ಬನ್ನಿಮಂಟಪ, ಹನುಮಂತನಗರ.

■ **ಜಿಲ್ಲಾ ಬ್ರಾಹ್ಮಣ ಮಹಾಸಭಾ ಶಾಕಂಭರಿ ಧಾರ್ಮಿಕ ಶ್ರದ್ಧ ಕೇಂದ್ರ** ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟುಹಬ್ಬದ ಪ್ರಯುಕ್ತ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ, ಉಪಸ್ಥಿತರು: ಶಾಸಕ ಟಿ.ಎಸ್.ಶ್ರೀವತ್ಸ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಹೆಚ್.ವಿ.ರಾಜೀವ್, ಡಾ. ರಘುರಾಂ ವಾಜಪೇಯಿ, ಶ್ರೀಮತಿ ಪುಷ್ಪಾ ಅಯ್ಯಂಗಾರ್, ಡಾ. ಶುಭಮಂಗಳ, ರಮೇಶ್, ಅಂಶಿಪ್ರಸನ್ನಕುಮಾರ್, ಡಾ.ಬಿ.ಆರ್.ನಟರಾಜ ಜೋಯಿಸ್, ಸ್ಥಳ:ಜಿಲ್ಲಾ ಬ್ರಾಹ್ಮಣ ಮಹಾಸಭಾ ಶಾಕಂಭರಿ ಧಾರ್ಮಿಕ ಶ್ರದ್ಧ ಕೇಂದ್ರ, ದೇವಯ್ಯನಹುಂಡಿ ಮುಖ್ಯ ರಸ್ತೆ, ಬೆಳಗ್ಗೆ 11ಕ್ಕೆ.

■ **ವಿಶ್ವ ಸಂಕೇತಿ ಭಾರತಿ ಟ್ರಸ್ಟ್ :** ಸಂಕೇತಿ ಬರಹಗಾರರ ರಾಜ್ಯ ಮಟ್ಟದ ಪ್ರಥಮ ಸಾಹಿತ್ಯ ಸಮ್ಮೇಳನ, ಆಶಯ ನುಡಿ : ವಿಶ್ವ ಸಂಕೇತಿ ಭಾರತಿ ಟ್ರಸ್ಟ್ ಅಧ್ಯಕ್ಷ ಎಂ.ಬಿ. ಭಾನುಪ್ರಕಾಶ್, ಸಂಕೇತಿ ಗೀತೆ : 'ಸಂಕೇತಿಗ ನಂಬ' ಮೈಸೂರು ಸಂಕೇತಿ ಮಹಿಳಾ ಸಂಘದವರಿಂದ, ನಿರ್ದೇಶನ : ವಿದುಷಿ ಅನ್ನಪೂರ್ಣ ನಾಗೇಂದ್ರ, ರಚನೆ : ರಾಜಾರಾಮಮೂರ್ತಿ, ಉದ್ಘಾಟನೆ : ಸರಸ್ವತೀ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾದ ಡಾ.ಎಸ್.ಎಲ್.ಭೈರಪ್ಪ, ಶುಭ ನುಡಿ:ಹಿರಿಯ ವಿದ್ವಾಂಸ ಡಾ. ಪ್ರಧಾನ್ ಗುರುದತ್, ಸಮ್ಮೇಳನಾಧ್ಯಕ್ಷರ ಭಾಷಣ : ಹಿರಿಯ ವಿದ್ವಾಂಸ ಡಾ. ಕೆ.ಅನಂತರಾಮು, ಮುಖ್ಯ ಅತಿಥಿಗಳು : ಶಾಸಕ ಟಿ.ಎಸ್. ಶ್ರೀವತ್ಸ, ಕೌಶಿಕ ಸಂಕೇತಿ ಸಂಘದ ಅಧ್ಯಕ್ಷ ಹೆಚ್.ಎಸ್. ಅನಂತ ಪದ್ಮನಾಭ, ಬೆಟ್ಟದಪುರ ಸಂಕೇತಿ ಸಂಘದ ಅಧ್ಯಕ್ಷೆ ಶ್ರೀಮತಿ ಎಸ್.ಎನ್. ಅನ್ನಪೂರ್ಣ, ಸರೋಜ, ಸ್ಥಳ: ನಾಚಾರಮ್ಮ ಭವನ, ಜಯನಗರ 2ನೇ ಮುಖ್ಯ ರಸ್ತೆ, ಮಧ್ಯಾಹ್ನ 3ಕ್ಕೆ.

■ **ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ, ಹೋಟೆಲ್ ಮಾಲೀಕರ ಸಂಘ, ಹೋಟೆಲ್ ಮಾಲೀಕರ ಧರ್ಮದತ್ತಿ :** ರಜತ ಮಹೋತ್ಸವ ಸಮಾರೋಪ ಸಮಾರಂಭ, ಸಾನ್ನಿಧ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉದ್ಘಾಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಭಾ ಪುರಸ್ಕಾರ ಪ್ರದಾನ : ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಅತಿಥಿಗಳು: ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಕೆ. ಹರೀಶ್‌ಗೌಡ, ಟಿ.ಎಸ್. ಶ್ರೀವತ್ಸ, ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರ್ ಸಂಸ್ಥಾಪಕ ಸಂಪಾದಕ ಡಾ. ಕೆ.ಬಿ. ಗಣಪತಿ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಸ್ಥಳ: ಬಂಟರ ಭವನ, ವಿಜಯನಗರ 2ನೇ ಹಂತ, ಸಂಜೆ 4ಕ್ಕೆ.

■ **ಸುರುಚಿ ಕಲಾಸಂಸ್ಥೆ :** ಕಥೆ ಕೇಳೋಣ ಬನ್ನಿ ಕಾರ್ಯಕ್ರಮ, ಕಥೆ ಹೇಳುವವರು: ನಿವೃತ್ತ ಮುಖ್ಯ ಶಿಕ್ಷಕ ಮುಕುಂದ ಪಿ., ಸ್ಥಳ: ಸುರುಚಿ ರಂಗಮನೆ, 476, ಚಿತ್ರಭಾನು ರಸ್ತೆ, ಕುವೆಂಪುನಗರ, ಸಂಜೆ 4.30ರಿಂದ.

■ **ವಿದ್ಯಾವರ್ಧಕ ಸಂಯುಕ್ತ ಪದವಿಪೂರ್ವ ಕಾಲೇಜು :** ವಾರ್ಷಿಕೋತ್ಸವ, ಅಧ್ಯಕ್ಷತೆ : ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪಗೌಡ, ಮುಖ್ಯ ಅತಿಥಿಗಳು : ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ. ಮರಿಸ್ವಾಮಿ, ಉಪಸ್ಥಿತರು : ಪಿ. ವಿಶ್ವನಾಥ್, ಶ್ರೀಶೈಲ ರಾಮಣ್ಣವರ್, ಎಸ್. ಶಿವಲಿಂಗಯ್ಯ, ಅಬ್ದುಲ್ ಜಮೀಲ್, ಕು. ಎನ್. ಚಂಪಕ, ಕೆ.ಎಂ. ಸುರೇಶ, ಸ್ಥಳ: ಕಾಲೇಜು ರಂಗಮಂಟಪ, ಸಂಜೆ 4.30ಕ್ಕೆ

■ **ಶ್ರೀ ವಿವೇಕ ವಿದ್ಯಾಲಯ ಪದವಿಪೂರ್ವ ಕಾಲೇಜು :** ವಿವೇಕ ಕುಟುಂಬಕಂ ಆಚರಣೆ, ಸಾನ್ನಿಧ್ಯ : ಸ್ವಾಮಿ ನಿರ್ಭಯಾನಂದ ಸರಸ್ವತಿ ಮಹಾರಾಜ್, ಮುಖ್ಯ ಅತಿಥಿಗಳು : ಸಂಸದ ಪ್ರತಾಪ್ ಸಿಂಹ, ಶಾಸಕ ಟಿ.ಎಸ್. ಶ್ರೀವತ್ಸ, ಶ್ರೀ ವಿವೇಕ ವಿದ್ಯಾಲಯ ಅಧ್ಯಕ್ಷ ಕೆ.ಸಿ. ಪುಟ್ಟಸಿದ್ದಶೆಟ್ಟಿ, ಸ್ಥಳ: ಕಾಲೇಜು ಆವರಣ, ಶ್ರೀರಾಂಪುರ, ಸಂಜೆ 5ಕ್ಕೆ.

■ **ಭಾರತೀಯ ವಿದ್ಯಾಭವನ, ಮೈಸೂರು ಕೇಂದ್ರ :** ತಿಂಗಳ ಸಂಗೀತ ಕಾರ್ಯಕ್ರಮ, ಸಂಜೆ 5.45 ಗಂಟೆಗೆ ವಿದ್ಯಾಭವನದ ಕಲಾ ಭಾರತಿ ಹಿಂದೂಸ್ಥಾನಿ ಸಂಗೀತ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಸಂಜೆ 5.40 ರಿಂದ ಬಿವಿಬಿ ಸದಸ್ಯರಾದ ಡಾ.ತುಳಸಿ ರಾಮಚಂದ್ರ ಅವರಿಂದ ಕಲಾವಿದರ ಪರಿಚಯ, ಸಂಜೆ 6ರಿಂದ ವಿದ್ವಾನ್ ಎನ್.ಆರ್.ಪ್ರಶಾಂತ್ ಅವರಿಂದ ಗಾಯನ, ವಿದ್ವಾನ್ ಕೇಶವ–ಪಿಟೀಲು, ವಿದ್ವಾನ್ ರಾಧೇಶ್–ಮೃದಂಗ, ಸ್ಥಳ: ಭಾರತೀಯ ವಿದ್ಯಾಭವನದ ಪ್ರೊ. ವೈ.ಟಿ. ತಾತಾಚಾರಿ ಸಭಾಂಗಣ, ವಿಜಯನಗರ 1ನೇ ಹಂತ.

■ **ಶ್ರೀ ರಾಮಾಭ್ಯುದಯ ಸಭಾ ಚಾರಿಟೆಬಲ್ ಟ್ರಸ್ಟ್ :** ಕು.ಸುಮನಶ್ರೀ ಮತ್ತು ಕು. ಸಮನ್ವಿತ ಅವರಿಂದ ದೇವರನಾಮ ಸಂಕೀರ್ತನೆ, ಕು.ಪಿ.ಪ್ರೇರಣಾ–ಪಿಟೀಲು, ಶುಭಾಂಗ್ ಸಾಮಗ–ಮೃದಂಗ, ಅಜಯ್–ಘಟಂ, ಸ್ಥಳ: ಶ್ರೀರಾಮಮಂದಿರ ಆವರಣ, ಶಿವರಾಂಪೇಟೆ, ಸಂಜೆ 6ಕ್ಕೆ.

■ **ಹೆಬ್ಬಾರ್ ಶ್ರೀವೈಷ್ಣವ ಸಭಾ, ಬೆಂಗಳೂರು, ಹೆಬ್ಬಾರ್ ಶ್ರೀ ವೈಷ್ಣವ ಉಪಸಭಾ, ಕೆ.ಆರ್. ವನಂ :** ವಿದ್ವಾನ್ ಎಂ.ಕೆ. ಶೆಲ್ವನಾರಾಯಣ ಅವರಿಂದ ತಿರುಪ್ಪಾವೈ ಪ್ರವಚನ, ಸ್ಥಳ: ಕೃಷ್ಣಮೂರ್ತಿಪುರಂ ಶ್ರೀರಾಮ ಮಂದಿರ, ಕಾಂತರಾಜ ಅರಸ್ ರಸ್ತೆ, ಸಂಜೆ 6.15 ರಿಂದ.

■ **ಶ್ರೀ ಕೃಷ್ಣ ಗಾನಸಭಾ :** ಸ್ಮರಣಾರ್ಥ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ವಿದುಷಿ ದೀಪ್ತಿ ರಾಧಾಕೃಷ್ಣ, ಬಿ.ವಿ. ದೇವರಾಜು ಮತ್ತು ಮಾನಸ್ವಿನಿ ಅವರಿಂದ ಭರತನಾಟ್ಯ ಕಾರ್ಯಕ್ರಮ, ಎಸ್.ಆರ್. ಕುಮುದ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಂದಕುಮಾರ್ ಅವರಿಂದ ಶ್ರೀಮತಿ ಎಸ್.ಆರ್. ಕುಮುದ ಅವರ ಜ್ಞಾಪಕಾರ್ಥ ಪುದುವಟ್ಟು ಕಾರ್ಯಕ್ರಮ, ಸ್ಥಳ: ಆಳ್ವಾರ್ ಕಲಾಭವನ, ಸಂಜೆ 6.30ಕ್ಕೆ.

■ **ಶ್ರೀ ಉತ್ತರಾದಿ ಮಠ ರೋಗಮೋಚನ ಶ್ರೀ ಧನ್ವಂತರಿ ಸನ್ನಿಧಾನ :** ಶ್ರೀ ಭಗವದ್ಗೀತಾ ಅಭಿಯಾನ, ಪಂಡಿತ್ ಶ್ರೀ ರಾಮಚಂದ್ರಾಚಾರ್ಯ ಉಮರ್ಜಿ ಅವರಿಂದ ಭಗವದ್ಗೀತೆ ಪ್ರವಚನ– ಅಧ್ಯಾಯ 13, ಸ್ಥಳ: ಶ್ರೀ ಉತ್ತರಾದಿ ಮಠ ರೋಗಮೋಚನ ಶ್ರೀ ಧನ್ವಂತರಿ ಸನ್ನಿಧಾನ, ಅಗ್ರಹಾರ, ಸಂಜೆ 6.30 ರಿಂದ.

■ **ನಿರಂತರ ಫೌಂಡೇಶನ್, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು :** ನಿರಂತರ ರಂಗ ಉತ್ಸವ, ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ, ಉಪಸ್ಥಿತರು : ಹಿರಿಯ ಪತ್ರಕರ್ತೆ ರಶ್ಮಿ ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಸುದರ್ಶನ್, ಸಂಜೆ 7ಕ್ಕೆ ನಿರ್ದಿಗಂತ, ಕೆ. ಶೆಟ್ಟಿಹಳ್ಳಿ (ಶ್ರೀರಂಗಪಟ್ಟಣ) ತಂಡದಿಂದ ಪ್ರಾಜೆಕ್ಟ್ ಡಾರ್ಲಿಂಗ್ ನಾಟಕ ಪ್ರದರ್ಶನ, ರಚನೆ ಮತ್ತು ನಿರ್ದೇಶನ : ಶರಣ್ಯ ರಾಮಪ್ರಕಾಶ್, ಸ್ಥಳ: ಕಿರು ರಂಗಮಂದಿರ, ಕಲಾಮಂದಿರ ಆವರಣ.

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.35 ಮತ್ತು ಸಂಜೆ 6.10ಕ್ಕೆ ಸಿ.ಎಫ್.ಟಿ.ಆರ್.ಐ ಶೋಧ ಅನುಶೋಧ – ಪ್ರಾಯೋಜಿತ ಕಾರ್ಯಕ್ರಮ, ಪ್ರಸ್ತುತಿ– ವಿ.ವನಜಾಕ್ಷಿ, 6.40 ಹಾಡು ಹೇಳಿದ ಕಥೆ, ಪ್ರಸ್ತುತಿ– ಡಾ. ಮೈಸೂರು ಉಮೇಶ್, 6.50 ರೈತರಿಗೆ ಸಲಹೆ, 7.15 ಭಾವಗೀತೆಗಳು, 8.30 ವಿಶಿಷ್ಟ ವ್ಯಕ್ತಿ ವಿಶೇಷ ಯತ್ನ– ಚಾಮರಾಜ ನಗರದ ಸಿ.ಪಿ. ಹುಚ್ಚೇಗೌಡ ಅವರೊಡನೆ ಸಂವಾದ. ನಡೆಸಿಕೊಡುತ್ತಾರೆ ದಿವಾಕರ ಹೆಗಡೆ, 10.00 ಲಲಿತಾ ವಿ. –ವೀಣಾವಾದನ

ಮಧ್ಯಾಹ್ನ: 12.30ದೇವರನಾಮ, 12.45 ಜನಪದ ಸಂಗೀತ–ಚಿಕ್ಕತಾಯಮ್ಮ ಮತ್ತು ಸಂಗಡಿಗರು, 1.30 ಪ್ರಗತಿಪಥ –Operation Green scheme ಕುರಿತು ಮಾತನಾಡುತ್ತಾರೆ ಎನ್.ವಿ. ಫಣೀಶ್, 1.20 ಭಾವಗೀತೆ–ಶೈಲಾ ಸಿದ್ಧರಾಮಪ್ಪ, 3.30 ಮಕ್ಕಳ ಮಂಟಪ–ನಂದಗೋಕುಲಸ್, ಪ್ರಸ್ತುತಿ– ಕೆ.ಬಿ. ಮೀನಾ, 4.00 ನಾಟಕ 'ಅಂತ:ಕರಣ' ರಚನೆ– ಹೆಚ್.ಕೆ. ಅನಸೂಯಾ ಸಂಪತ್, ನಿರ್ದೇಶನ– ಗಾಯತ್ರಿ ಪ್ರಭಾಕರ್, 4.30 ನೆನಪಿನಂಗಳ– ಖ್ಯಾತ ಗಮಕ ಕಲಾವಿದರಾದ ಹೊಸಹಳ್ಳಿ ಕೇಶವಮೂರ್ತಿ ಅವರೊಂದಿಗೆ ಜಿ.ರಾಜಲಕ್ಷ್ಮೀ ಶ್ರೀಧರ್ ಅವರು ನಡೆಸಿದ್ದ ಸಂವಾದ, 6.50 ಕೃಷಿರಂಗ– ತೋರಣ ಹೂರಣ–ವಾರದ ಗ್ರಾಮೀಣ ಕಾರ್ಯಕ್ರಮ, ಪ್ರಸ್ತುತಿ– ಎನ್. ಕೇಶವಮೂರ್ತಿ, ಆರ್. ಲೋಕೇಶ್ವರಿ, ನಗರಕೆರೆ ಶಂಕರಯ್ಯ, ಪರಾಗ–ಬೇಸಾಯದ ಬದುಕು ಸರಾಗ– ಬಾನುಲಿ ಸರಣಿ, 8.15 ಯುವವಾಣಿ "ಹ್ಯಾಪಿ ಕ್ರಿಸ್‌ಮಸ್, ಮೆರಿ ಕ್ರಿಸ್ ಮಸ್" ಮೈಸೂರಿನ ಹಳೇಕೆಸರೆಯ ಬೆಥಾನಿಯಾ ಸಹೋದರರ ಸಭೆಯ ಸದಸ್ಯರಿಂದ ವಿಶೇಷ ಕಾರ್ಯಕ್ರಮ, 9.30 ಮಣ್ಣಿನ ಮಕ್ಕಳ ಅನ್ನದ ರುಚಿ–ಮಾತನಾಡುತ್ತಾರೆ ಸುಧಾ ಸಂದೀಪ್, 10.00 ರಾಷ್ಟ್ರೀಯ ಸಂಗೀತ ಕಾರ್ಯಕ್ರಮ– ಮುಕೇಶ್ ಶರ್ಮ–ಸರೋಡ್ ವಾದನ

ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಡಿಸೆಂಬರ್ 23 ಶನಿವಾರ 2023

ಸಂಪುಟ: 44 | ಸಂಚಿಕೆ: 246 | ಪುಟಗಳು: 12

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್.ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

₹4

ಸ್ಯಾನಿಟೋರಿಯಂ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಕ್ಯಾನ್ಸರ್ ಘಟಕ ಕಟ್ಟಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ


ಮೈಸೂರಿಗೆ ಬೇಡಿಕೆ ಇರುವ ಎಲ್ಲಾ ಕಾರ್ಯ ಮಾಡಲು ಸಿದ್ಧನಿದ್ದೇನೆ

- ಶ್ರೀಮಂತರು ಕಾಯಿಲೆ ಬಂದರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ; ಬಡವರ ಗತಿಯೇನು?
- ಅವರನ್ನು ದೃಷ್ಟಿಯಲ್ಲಿರಿಸಿಕೊಂಡು ಇಂತಹ ಆರೋಗ್ಯ ಸೌಕರ್ಯ ಕಲ್ಪಿಸಲಾಗುತ್ತಿದೆ; ಇನ್ನೂ ಒದಗಿಸುತ್ತೇನೆ
- ಜಯದೇವದಲ್ಲಿ ಉತ್ತಮ ಚಿಕಿತ್ಸೆ ಸಿಗುವುದಾದರೆ ಬೇರೆ ಆಸ್ಪತ್ರೆಗಳಲ್ಲಿ ಏಕೆ ಸಾಧ್ಯವಿಲ್ಲ?; ಸಿಎಂ ಪ್ರಶ್ನೆ

ಮೈಸೂರು, ಡಿ.22(ಎಂಟಿವೈ)– ರಾಜ್ಯ ಸರ್ಕಾರ ಆರೋಗ್ಯ, ಶಿಕ್ಷಣ ಹಾಗೂ ಪೊಲೀಸ್ ಇಲಾಖೆಗೆ ಹೆಚ್ಚು ಆದ್ಯತೆ ನೀಡಲಿದ್ದು, ಇನ್ನಷ್ಟು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಮೈಸೂರಿನ ಜನರ ಋಣ ತೀರಿಸಲು ನಾನು ಬದ್ಧನಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಕೆಆರ್‌ಎಸ್ ರಸ್ತೆಯ ಪಿಕೆಟಿಬಿ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜನರ ಆರೋಗ್ಯ ಕಾಪಾಡಲು ಬದ್ಧವಾಗಿದೆ. ಈ ಹಿಂದೆ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಮೈಸೂರಿಗೆ ಜಯದೇವ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇನ್ನಿತರ ಸಂಸ್ಥೆಯನ್ನು ಕೊಡುಗೆ ಯಾಗಿ ನೀಡಿದ್ದೇನೆ.

ರಾಜ್ಯದಲ್ಲಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಎರಡನೇ ನಗರವೇ ಮೈಸೂರು. ಈ ಹಿನ್ನೆಲೆಯಲ್ಲಿ ಇಲ್ಲಿನ ಜನರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ಜನರಿಗೆ ಆರೋಗ್ಯ ಸೇವೆ ಒದಗಿಸಲು ಈ ಹಿಂದೆ ಯಾವುದೇ ಸರ್ಕಾರಗಳು ನೀಡದೇ ಇದ್ದ ಕೊಡುಗೆಯನ್ನು ನಮ್ಮ ಸರ್ಕಾರ ಮೈಸೂರಿಗೆ ನೀಡಿದೆ. ಇದೀಗ 38 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. 18 ತಿಂಗಳಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. ಎರಡನೇ ಹಂತದಲ್ಲಿ ಆಸ್ಪತ್ರೆಗೆ ಬೇಕಾದ ಉಪಕರಣಗಳ ಖರೀದಿ ಹಾಗೂ ಅಗತ್ಯ ಸೌಲಭ್ಯಕ್ಕಾಗಿ 50 ಕೋಟಿ ನೀಡುವಂತೆ ● 7ನೇ ಪುಟಕ್ಕೆ



ಕಿದ್ವಾಯಿ ಆಸ್ಪತ್ರೆಯಲ್ಲಿ ಏನೇನಿರಲಿದೆ...

ನೆಲಮಾಳಿಗೆ

4165.85 ಚದರ ಮೀ. ವಿಸ್ತೀರ್ಣದ ನೆಲಮಾಳಿಗೆಯಲ್ಲಿ ರೋಗಿಗಳ ಹೆಸರು ನೋಂದಣಿ, 6 ಆಸನದ ಎಮರ್ಜೆನ್ಸಿ ವಾರ್ಡ್, ಹೊರ ರೋಗಿಗಳ ತಪಾಸಣಾ ವಿಭಾಗ, ಬ್ಲಡ್ ಬ್ಯಾಂಕ್, ಮೈನರ್ ಆಪರೇಷನ್ ಥಿಯೇಟರ್, ರೇಡಿಯಾಲಜಿ ವಿಭಾಗ: ಎಕ್ಸ್–ರೇ, ಅಲ್ಟ್ರಾ ಸೌಂಡ್, ಮೆಮೋಗ್ರಾಂ, ಸಿಟಿ ಸ್ಕ್ಯಾನ್, ಎಂಆರ್‌ಐ, ನ್ಯೂಕ್ಲಿಯರ್ ಮೆಡಿಸನ್, ಪೆಟ್ ಸ್ಕ್ಯಾನ್ ವಿಭಾಗ ಇರುತ್ತದೆ.

ಮೊದಲ ಮಹಡಿ

3741.44 ಚದರ ಮೀ. ವಿಸ್ತೀರ್ಣದ 66 ಹಾಸಿಗೆಯ ಜನರಲ್ ವಾರ್ಡ್, 13 ಆಸನದ ಇಂಟೆನ್ಸೀವ್ ಕೇರ್ ಯೂನಿಟ್, ಆಪರೇಷನ್ ಥಿಯೇಟರ್ ಕಾಂಪ್ಲೆಕ್ಸ್ (ಮೇಜರ್ 2), ಪೋಸ್ಟ್ ಓಪಿ ರಿಕವರಿ ಸೆಕ್ಷನ್, ಪ್ರಯೋಗಾಲಯ, ಆಡಳಿತ ವಿಭಾಗ, ವಿಚಾರ ಸಂಕಿರಣದ ಹಾಲ್ ಒಳಗೊಂಡಿರುತ್ತದೆ. ಈ ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುವ ವೇಳೆಗೆ 350 ಹಾಸಿಗೆಯ ಸೌಲಭ್ಯ ಹೊಂದಿರುತ್ತದೆ. ಮೊದಲ ಹಂತದಲ್ಲಿ 100 ಹಾಸಿಗೆಯುಳ್ಳ ಆಸ್ಪತ್ರೆ ಕಾಮಗಾರಿ ಆರಂಭವಾಗಲಿದೆ. ಇದರಲ್ಲಿ 66 ವಾರ್ಡ್ ಬೆಡ್, 13 ಐಸಿಯು ಬೆಡ್, 6 ಎಮರ್ಜೆನ್ಸಿ ರೂಂ ಬೆಡ್, 2 ಪೇಷಂಟ್ ಪ್ರಿಪರೇಷನ್ ಬೆಡ್, 8 ಪೇಷಂಟ್ ರಿಕವರಿ ಬೆಡ್, 6 ಕನ್ಸಲ್ಟೇಷನ್ ರೂಂ ಒಳಗೊಂಡಿರುತ್ತದೆ.

ಕೋವಿಡ್ ನಿಯಂತ್ರಣಕ್ಕೆ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ




ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಿದೆ. ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂವರು ಸಚಿವರನ್ನೊಳಗೊಂಡ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್ ಹಾಗೂ ಡಾ.ಎಂ.ಸಿ.ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ. ಔಷಧಿ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲಾ ವಿಷಯವನ್ನು ಈ ಸಮಿತಿ ನಿರ್ಧರಿಸಲಿದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಡಿಸೆಂಬರ್ 21) ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ಮಾಡಿದ್ದರು. ಈ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಅಲ್ಲದೇ ಕೋವಿಡ್ ನಿರ್ವಹಣೆಗೆಂದು ಒಂದು ಸಂಪುಟ ಉಪಸಮಿತಿ ರಚಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಪುಟ ಉಪಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.

ಹಿಜಾಬ್ ನಿಷೇಧ ವಾಪಸ್ ತೆಗಿತೀವಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಕವಲಂದೆ (ನಂಜನಗೂಡು ತಾಲೂಕು), ಡಿ.22–ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ಕೋಲಾಹಲ ಸೃಷ್ಟಿಸಿದ್ದ ಹಿಜಾಬ್ ನಿಷೇಧ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಹೊರಡಿಸಿದ್ದಾರೆ.



ಈ ಹಿಂದೆ ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ಇದೀಗ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಮೈಸೂರು ಜಿಲ್ಲೆ ನಂಜನ ಗೂಡು ತಾಲೂಕಿನ ಕವಲಂದೆಯಲ್ಲಿ ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧ ವನ್ನು ವಾಪಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು. ಸಾರ್ವಜನಿಕ ರಿಂದ ಬಂದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನೋ ಹಿಜಾಬ್, ಎಲ್ಲರೂ ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ ಮಾಡುವುದು ನಿಮಗೆ ● 7ನೇ ಪುಟಕ್ಕೆ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಎಂದು ಸಿಎಂ ವಿರುದ್ಧ ಬಿಜೆಪಿ ಎಕ್ಸ್‌ನಲ್ಲಿ ಕಿಡಿಕಾರಿದೆ. ಶಾಲೆ ಹಾಗೂ ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಮುಖ್ಯಮಂತ್ರಿಗಳು ಭೇದವನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಪಿಎಫ್‌ಐ ಗೂಂಡಾಗಳು ಹಾಗೂ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಎಚ್ಚರಿಸಿದೆ.

ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಈ ಬಗ್ಗೆ ಸೂಚನೆಯನ್ನು ನೀಡಲಾಗಿದೆ. ಉಡುಪು ಅವರವರ ಇಷ್ಟ, ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್–ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದರು. ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಎಕ್ಸ್‌ನಲ್ಲಿ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದೆ.

ಕ್ರಿಸ್‌ಮಸ್, ಹೊಸ ವರ್ಷ ಆಚರಣೆ ವೇಳೆ ಎಚ್ಚರ...!!

- ರಾಜ್ಯಗಳಿಗೆ ಕೇಂದ್ರದ ಸೂಚನೆ
- ಗೃಹ ಸಚಿವ ಡಾ. ಪರಮೇಶ್ವರ್ ಸಭೆ; ಕಟ್ಟೆಚ್ಚರಕ್ಕೆ ನಿರ್ದೇಶನ

ಬೆಂಗಳೂರು, ಡಿ. 22(ಕೆಎಂಶಿ)– ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಬುಡಮೇಲು ಕೃತ್ಯಗಳು ಜರುಗಬಹುದು ಎಚ್ಚರ ವಹಿಸಿ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚಿಸಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ದಾಳಿ ನಡೆಸಿ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದಲ್ಲದೆ ಅವರಿಂದ ಸ್ಫೋಟಕ ವಸ್ತುಗಳನ್ನು ವಶ ಪಡಿಸಿಕೊಂಡಿದ್ದರು.

ಬಂಧಿತರು ಭಯೋತ್ಪಾದನಾ ಚಟುವಟಿಕೆಯ ಗುಂಪಿನೊಂದಿಗೆ ಗುರುತಿಸಿಕೊಂಡಿರುವ ಕೆಲವು ವ್ಯಕ್ತಿಗಳು ರಾಜ್ಯದ ಯುವಕರನ್ನು ಸೆಳೆದು ಐಎಸ್‌ಐಎಸ್‌ಗೆ ಸೇರಿಸುವಂತಹ ದುಷ್ಕೃತ್ಯದಲ್ಲಿ ನಿರತರಾಗಿದ್ದರು ಎಂಬ ಮಾಹಿತಿ ಇದೆ.


ಕೇಂದ್ರದ ಸಲಹೆ ಬರುತ್ತಿದ್ದಂತೆ





ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಇಂದು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಹೊಸ ವರ್ಷಾಚರಣೆಯ ಆಸುಪಾಸಿನ ದಿನಗಳಲ್ಲಿ ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನ ಗುಂಪು ಸೇರುವ ಕಡೆಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸುವಂತೆ ಆದೇಶ ಮಾಡಿದ್ದಾರೆ.

ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶ, ನಗರ ಕೇಂದ್ರಗಳ ಪ್ರಮುಖ ರಸ್ತೆಗಳಲ್ಲಿ ಹೆಚ್ಚು ಭದ್ರತೆ ಕೊಡುವಂತೆ ಮತ್ತು ಗುಪ್ತಚರ ವಿಭಾಗ ಹೆಚ್ಚು ನಿಗಾ ವಹಿಸುವಂತೆ ತಿಳಿಸಿದ್ದಾರೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಸಚಿವರು, ಎನ್‌ಐಎ ಅಧಿಕಾರಿಗಳು ಕಳೆದ ● 7ನೇ ಪುಟಕ್ಕೆ



ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ

ಮನೋರಂಜನ್ ಮಾಸ್ಟರ್‌ಮೈಂಡ್

ದೆಹಲಿ ಪೊಲೀಸ್ ಮೂಲಗಳ ಮಾಹಿತಿ

ನವದೆಹಲಿ: ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಕೋಲಾಹಲ ಎಬ್ಬಿಸಿದ ಲೋಕಸಭಾ ಭದ್ರತಾ ಲೋಪ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಸ್ಮೋಕ್ ಬಾಂಬ್ ದಾಳಿ ಹಿಂದಿನ ಮಾಸ್ಟರ್ ಮೈಂಡ್ ಮೈಸೂರಿಗ ಮನೋ



ರಂಜನ್ ಎಂಬ ಅಚ್ಚರಿದಾಯಕ ಅಂಶವನ್ನು ದೆಹಲಿ ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ.

ವರ್ಷದ ಹಿಂದೆಯೇ ಈ ಮಾಸ್ಟರ್ ಪ್ಲಾನ್ ನಡೆದಿತ್ತು. ಸರ್ಕಾರದ ವಿರುದ್ಧ ಏನಾದರು ದೊಡ್ಡದು ಮಾಡ್ಬೇಕು. ಎಲ್ಲರ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಮೈಸೂರಿನಲ್ಲಿಯೇ ಮನೋರಂಜನ್ ಯೋಜನೆ ರೂಪಿಸಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ. ಬಂಧನಕ್ಕೆ ಒಳಗಾಗಿರುವ 6 ಜನಕ್ಕೂ ಟಿಕೆಟ್ ಬುಕ್ ಮಾಡಿಸಿ ಮೈಸೂರಿಗೆ ಕರೆಸಿಕೊಂಡಿದ್ದ. ವಾಟ್ಸಾಪ್‌ನ ಮೂಲಕ ಟಿಕೆಟ್ ಕೊಡಿಸಿ ಮೈಸೂರಿಗೆ ಕರೆಸಿದ್ದ. ಮೈಸೂರಿನಲ್ಲಿ ಎಲ್ಲದರ ಪ್ಲಾನ್ ನಡೆದಿತ್ತು. ಈ ಮೂಲಕ ಇಡೀ ಕೇಸ್‌ನ ಮಾಸ್ಟರ್ ಮೈಂಡ್ ಮನೋರಂಜನ್ ಆಗಿದ್ದ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಮನೋರಂಜನ್ ● 7ನೇ ಪುಟಕ್ಕೆ

ಮೈಸೂರು ಅರಮನೆ ಆವರಣದಲ್ಲಿ ಮಿನಿ ದಸರಾ ಸಂಭ್ರಮ; ರಾಜ ವೈಭವದ ಸಾಂಪ್ರದಾಯಿಕ ಸಿರಿ ಸಾರುವ ಛತ್ರಿ–ಚಾಮರ, ವೇಷಭೂಷಣ, ಕಲೆಯೊಂದಿಗೆ ತಾಯಿ ಚಾಮುಂಡಿ ಮೆರವಣಿಗೆ

ಚಾಮುಂಡೇಶ್ವರಿಗೆ ಪುಷ್ಪಾರ್ಚನೆಯೊಂದಿಗೆ 10 ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಚಾಲನೆ

- ಪುಷ್ಪಕಾಶಿಯಂತೆ ಕಂಗೊಳಿಸುತ್ತಿರುವ ಅರಮನೆ ಅಂಗಳ
- ಚಿತ್ತಾರದ ಬೆಳಕಿನಲ್ಲಿ ಸಸ್ಯರಾಶಿ, ಕಲಾಕೃತಿಗಳ ಸೌಂದರ್ಯ ಇಮ್ಮಡಿ
- ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯರೇ ಸುಂದರ ತಾಣಕ್ಕೆ ಮಾರುಹೋಗಿ ಫೋಟೋ ಮೊರೆ!





ಮೈಸೂರು, ಡಿ.22(ಎಸ್‌ಬಿಡಿ)– ವಿಶ್ವವಿಖ್ಯಾತ ಮೈಸೂರು ಅರಮನೆ ಅಂಗಳದಲ್ಲಿ ಮಿನಿ ದಸರಾ ಸಂಭ್ರಮದ ನಡುವೆ ಅತ್ಯಾಕರ್ಷಕ ಫಲಪುಷ್ಪ ಪ್ರದರ್ಶನವನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದರು.

ಶ್ರೀ ಶ್ವೇತ ವರಾಹಸ್ವಾಮಿ ದೇವಸ್ಥಾನದ ಬಳಿ ಭವ್ಯರಥದಲ್ಲಿ ಪ್ರತಿಷ್ಠಾಪಿಸಿದ್ದ ತಾಯಿ ಚಾಮುಂಡೇಶ್ವರಿ ಮೂರ್ತಿಗೆ ಸಿದ್ದರಾಮಯ್ಯನವರು ಪುಷ್ಪಾರ್ಚನೆ ಸಲ್ಲಿಸಿ, ನಮಿಸುವ ಮೂಲಕ ವೈಭವದ ಉತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಅರಮನೆ ಆನೆಗಳಾದ ಚಂಚಲ ಮತ್ತು ಪ್ರೀತಿ ಸೊಂಡಿಲೆತ್ತಿ ನಮಸ್ಕರಿಸಿದವು. ನಂದಿಕಂಬ, ಭರತನಾಟ್ಯ ನೃತ್ಯ , ಮಂಗಳವಾದ್ಯ, ಡೊಳ್ಳು ಕುಣಿತ, ಗಾರುಡಿಗೊಂಬೆ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಛತ್ರಿ–ಚಾಮರ ಹಿಡಿದು, ರಾಜಪೋಷಾಕಿನೊಂದಿಗೆ ಹಲವರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಅರಮನೆ ಪ್ರಾಂಗಣದಲ್ಲಿ ಜರುಗಿದ ಅಮ್ಮನವರ ಉತ್ಸವ, ಮಿನಿ ದಸರಾ ರೀತಿ ಕಂಗೊಳಿಸಿತು. ● 6ನೇ ಪುಟಕ್ಕೆ



ನಕ್ಕರೆ ಅದೇ ಸ್ವರ್ಗ

ಪತ್ನಿ : 'ನೀನು ಜತೇಲಿ ಇರುವುದಾದರೆ ನರಕದಲ್ಲೂ ಸ್ವರ್ಗ ಕಾಣ್ತೇನಿ ಅಂತ ಮದುವೆಗೆ ಮೊದಲು ಹೇಳ್ತಿದ್ದೀರಲ್ಲಾ ನೆನಪಿಲ್ಲವೇ?"

ಪತಿ : "ಹೌದೇ, ಆದರೆ ನಿನ್ನ ಮಾತನ್ನು ನೀನು ಈ ರೀತಿ ನಿಜ ಮಾಡೋಕೆ ಪ್ರಯತ್ನಿಸುತ್ತೀಯಾ ಅಂತ ನನಗೆ ಗೊತ್ತಿರಲಿಲ್ಲ"

ಮೈಸೂರು ಮಿತ್ರ

ಶನಿವಾರ, 23 ಡಿಸೆಂಬರ್ 2023

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ..........

ಪ್ರತಿಯೊಬ್ಬರ ಜೀವನದಲ್ಲಿಯೂ ಅಮೂಲ್ಯ ಘಳಿಗೆಗಳಿರುತ್ತವೆ. ಅದರಲ್ಲೂ ನಿಮ್ಮ ಸಾಧನೆಗಳನ್ನು ಮತ್ತೊಬ್ಬರೊಂದಿಗೆ ಹಂಚಿಕೊಳ್ಳುವ ಸಮಯ ಎಂದಾದರೂ ಒಂದು ದಿನ ಬಂದೇ ಬರುತ್ತದೆ - ರ್‍ಯಾಂಡಿಪಾಶ್

ವೇದ ಸುಳ್ಳಾದರೂ { ಕಣ್ಣರಿಯದಿದ್ದರೂ
ಗಾದೆ ಸುಳ್ಳಾಗದು { ಕರುಳರಿಯದೇ?

ನಿಮ್ಮ ಪತ್ರಗಳು

ಮಕ್ಕಳನ್ನು ಸಫಾಯಿ ಕೆಲಸಕ್ಕೆ ಬಳಸಿಕೊಂಡಿದ್ದು ಅಕ್ಷಮ್ಯ

ಮಾನ್ಯರೆ,

ಮಕ್ಕಳು ಎಂದರೆ ಎಲ್ಲರೂ ಒಂದೆ. ಅವರ ಜಾತಿ, ಅಂತಸ್ತು ಏನೇ ಆಗಿದ್ದರು ಅವರನ್ನು ಪ್ರೀತಿಯಿಂದ ಕಾಣಬೇಕು. ಆದರೆ ಮಾಲೂರು ತಾಲೂಕಿನ ಯಲವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಬಳಸಿಕೊಂಡು ಶಾಲೆಯ ಮಲಗುಂಡಿಯನ್ನು ಸ್ವಚ್ಛಗೊಳಿಸಿರುವುದು ಅತ್ಯಂತ ಹೇಯ ಘಟನೆಯಾಗಿದೆ.

ಶಾಲೆಯ ಮಕ್ಕಳನ್ನು ಶಾಲೆಯ ಶಿಕ್ಷಕರೆ ಈ ಮಲಗುಂಡಿಗೆ ಇಳಿಸಿ ಸ್ವಚ್ಛಗೊಳಿಸಲು ತಿಳಿಸಿರುವುದು ಮಕ್ಕಳ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರ ಸಮ್ಮುಖದಲ್ಲಿ 7 ಮತ್ತು 9ನೇ ತರಗತಿಯ ಮಕ್ಕಳನ್ನು ಮಲಗುಂಡಿಗೆ ಇಳಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಪ್ರಾಂಶುಪಾಲೆ ಮತ್ತು ಮೂವರು ಶಿಕ್ಷಕರನ್ನು ಅಮಾನತುಗೊಳಿಸಿರುವುದು ಸರಿಯಾದ ಕ್ರಮವಾಗಿದೆ.

ಶಾಲೆಯಲ್ಲಿ ಪ್ರಾಂಶುಪಾಲರು ಮತ್ತು ಕೆಲ ಶಿಕ್ಷಕರು ಮಕ್ಕಳಿಗೆ ಊಟ ನೀಡದೆ. ರಾತ್ರಿಯಲ್ಲಿ ವಿದ್ಯುತ್ ಪೂರೈಕೆ ನಿಲ್ಲಿಸಿ ಮಂಡಿಯೂರಿ ಕುಳಿತುಕೊಳ್ಳುವ ಶಿಕ್ಷೆ ನೀಡುತ್ತಿದ್ದರೆಂಬುದು ಸಿಸಿಟಿವಿಯಲ್ಲಿ ದೃಢಪಟ್ಟಿದ್ದು, ಇಂತಹ ಶಿಕ್ಷಕರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಈ ಶಿಕ್ಷೆ ಬೇರೆ ಎಲ್ಲರಿಗೂ ಪಾಠವಾಗಬೇಕು.

ಬಡ ಮಕ್ಕಳು ಮನೆಯಲ್ಲಿ ಸೌಲಭ್ಯದ ಕೊರತೆಯಿಂದ ಸರ್ಕಾರಿ ಹಾಸ್ಟೆಲ್‌ಗಳಿಗೆ ಸೇರುತ್ತಾರೆ. ಅವರ ಸ್ಥಿತಿಯನ್ನು ಕೆಲ ಶಿಕ್ಷಕರು ದುರುಪಯೋಗ ಪಡಿಸಿಕೊಳ್ಳುವುದು ನ್ಯಾಯವಲ್ಲ. ಇಂತಹ ಸಮಯದಲ್ಲಿ ಅಮಾಯಕ ಮಕ್ಕಳ ಸ್ಥಾನದಲ್ಲಿ ಶಿಕ್ಷಕರು ತಮ್ಮ ಮಕ್ಕಳನ್ನು ನೆನಪಿಸಿಕೊಳ್ಳಬೇಕು.

ಸರ್ಕಾರ ತಿಂಗಳಿಗೆ ಒಮ್ಮೆಯಾದರೂ ಸರ್ಕಾರಿ ಹಾಸ್ಟೆಲ್‌ಗಳ ಮಕ್ಕಳ ಕುಂದುಕೊರತೆಯನ್ನು ಪರಿಶೀಲನೆ ಮಾಡಲು ಪ್ರತ್ಯೇಕ ಸಿಬ್ಬಂದಿಗಳನ್ನು ನೇಮಕ ಮಾಡಬೇಕೆಂದು ಮತ್ತು ಮಾಲೂರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅರೋಪಿತ ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ರಾಜ್ಯದ ಜನತೆ ಪರವಾಗಿ ಅಗ್ರಹಿಸೋಣ.

-ರಾಸುಮ ಭಟ್, ಸಂಶೋಧನಾ ವಿದ್ಯಾರ್ಥಿ, ಚಿಕ್ಕಮಗಳೂರು.

ಮರುಕಳಿಸುವುದು ಬೇಡ

ಮಾನ್ಯರೆ,

ದೇಶದ ಸಂಸದೀಯ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ಲೋಕಸಭೆ ಹಾಗೂ ರಾಜ್ಯಸಭೆಗಳ 141ಕ್ಕೂ ಹೆಚ್ಚು ಸದಸ್ಯರನ್ನು ಅಮಾನತುಗೊಳಿಸಿರುವುದು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಲೋಕಸಭೆಯ 95 ಹಾಗೂ ರಾಜ್ಯಸಭೆಯ ವಿರೋಧ ಪಕ್ಷಗಳಿಗೆ ಸೇರಿದ 46 ಸಂಸದರು ಅಮಾನತುಗೊಂಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಪ್ರಮುಖ ಪಾತ್ರ ವಹಿಸುತ್ತವೆ. ಸರ್ಕಾರದ ವೈಫಲ್ಯಗಳನ್ನು ಅಥವಾ ಸರಿ ತಪ್ಪುಗಳನ್ನು ಎತ್ತಿ ತೋರಿಸುವುದರ ಜೊತೆಗೆ ಸರ್ಕಾರ ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಪಕ್ಷಗಳದ್ದು. ಲೋಕಸಭೆಯ ಪ್ರತಿಪಕ್ಷದ ನಾಯಕನನ್ನು ಛಾಯಾ ಪ್ರಧಾನ ಮಂತ್ರಿ ಎಂದು ಕರೆಯಲಾಗುತ್ತದೆ. ಜೊತೆಗೆ ರಾಷ್ಟ್ರಮಟ್ಟದ ಪ್ರಮುಖ ನೇಮಕಾತಿ ಸಮಿತಿಗಳಲ್ಲಿ ಅವರು ಸದಸ್ಯರಾಗಿರುತ್ತಾರೆ.

ಸಂಸತ್ ಭದ್ರತಾ ಲೋಪದ ವಿಚಾರವಾಗಿ ಗೃಹ ಸಚಿವರು ಉತ್ತರ ನೀಡಬೇಕೆಂದು ಆಗ್ರಹಿಸಿ ವಿರೋಧ ಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಿ, ಕಲಾಪದಲ್ಲಿ ಭಿತ್ತಿ ಪತ್ರ ಹಿಡಿದು ಪ್ರತಿಭಟಿಸಿ, ಸಂಸತ್ತಿನ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಅವರನ್ನು ಅಮಾನತ್ತುಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಸ್ಪೀಕರ್ ಸ್ಥಾನಕ್ಕೆ ಅಗೌರವ ಸೂಚಿಸಲಾಗಿದೆ ಮತ್ತು ನಿಯಮ ಮೀರಿ, ಕಲಾಪದಲ್ಲಿ ಬಿತ್ತಿಪತ್ರ ಮತ್ತು ಫಲಕಗಳನ್ನು ಪ್ರದರ್ಶಿಸಲಾಗಿದೆ ಎಂದು ಹೇಳಿದ್ದಾರೆ. ಮತ್ತೊಂದು ವಿಷಾದಕರ ಸಂಗತಿ ಎಂದರೆ, ವಿರೋಧ ಪಕ್ಷಗಳ ಅನುಪಸ್ಥಿತಿಯಲ್ಲಿ 3 ಅಪರಾಧ ಕಾನೂನು ತಿದ್ದುಪಡಿ ಮಸೂದೆ ಸೇರಿದಂತೆ, ಪ್ರಮುಖ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಸಂಸತ್ತಿನ ಭದ್ರತಾ ಲೋಪದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಸಂಸತ್ತಿನಲ್ಲಿ ಉತ್ತರ ನೀಡಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆ ಸರಿಯಾಗಿದೆ. ಕೇಂದ್ರ ಸರ್ಕಾರ ಇದನ್ನು ಪ್ರತಿಷ್ಠೆಯ ವಿಚಾರವನ್ನಾಗಿ ಭಾವಿಸಬಾರದಿತ್ತು. ಅದೇ ರೀತಿ ವಿರೋಧ ಪಕ್ಷಗಳು ಸ್ಪೀಕರ್ ಸ್ಥಾನಕ್ಕೆ ಅಗೌರವ ಸೂಚಿಸುವಂತಹ ಕೆಲಸ ಮಾಡಬಾರದಿತ್ತು. ಇಬ್ಬರಲ್ಲೂ ಲೋಪದೋಷಗಳಿವೆ. ಆದರೆ ಅವು ಮರುಕಳಿಸುವುದು ಬೇಡ.

-ಕೆ.ವಿ.ವಾಸು, ವಕೀಲರು ಮತ್ತು ನೋಟರಿ, ಮೈಸೂರು

ಶಾರದಾದೇವಿನಗರದಿಂದ ಬಸ್ ಸಂಚಾರ ಕಲ್ಪಿಸಿ

ಮಾನ್ಯರೆ,

ಮೈಸೂರಿನ ಶಾರದಾದೇವಿನಗರ ಸರ್ಕಲ್‌ನಿಂದ ಸಿಬಿಎಸ್‌ಗೆ ಬೆಳಗ್ಗೆ 7.45ಕ್ಕೆ ಬಸ್ ಬಿಟ್ಟರೆ ಬೆಳಗ್ಗೆ 9.15ರ ತನಕ ಬಸ್ ಇಲ್ಲದೆ ಶಾಲಾ-ಕಾಲೇಜು, ಉದ್ಯೋಗಕ್ಕೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗಿದ್ದು, ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ಕ್ರಮ ವಹಿಸಲಿ.

-ಜಿ. ಶಾರದಾ, ಮೈಸೂರು.

ವಂದನೆ ಹೇಳದಿರಲು ಕಾರಣವೇನು?

ಮಾನ್ಯರೆ,

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಆಯ್ಕೆ ಸಮಿತಿಯ ಸದಸ್ಯರಾಗಿದ್ದ ಸಿಪಿಕೆಯವರನ್ನು "ಎಲ್.ಎಸ್. ಶೇಷಗಿರಿರಾಯರ ಪುಸ್ತಕವನ್ನು ಬದಿಗಿರಿಸಿ, ನನ್ನ ಅಂಕಣ ಬರಹಗಳಿಗೆ ಪ್ರಶಸ್ತಿಯನ್ನು ಶಿಫಾರಸ್ಸು ಮಾಡಿ" ಎಂದು ಸ್ವತಃ ಹಾಮಾನಾರವರೇ ಕೋರಿಕೊಂಡ ಕಾರಣ ಅವರಿಗೆ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ ಎಂದು ಸಿಪಿಕೆ ಹೇಳಿದ್ದಾರೆ.

ಆಕಾಶವಾಣಿ ವಾರ್ತೆಯಲ್ಲಿ ಹಾಮಾನಾರವರ ಅಂಕಣ ಬರಹಗಳಿಗೆ ಪ್ರಶಸ್ತಿ ದೊರೆತುದನ್ನು ಕೇಳಿದ ಸಿಪಿಕೆಯವರೇ ಸ್ವತಃ ಹಾಮಾನಾರವರ ಮನೆಗೆ ಹೋಗಿ ಅಭಿನಂದಿಸಿದರೂ ಪ್ರತಿಯಾಗಿ ವಂದನೆ ತಿಳಿಸಲಿಲ್ಲ ಎಂದು ಕೂಡ ಸಿಪಿಕೆಯವರೇ ತಿಳಿಸಿದ್ದಾರೆ.

ಇಲ್ಲಿ ತಿರುವು ಮುರುವಾಗಿರುವುದೆಂದರೆ, ತಮಗೆ ಪ್ರಶಸ್ತಿ ದೊರೆಯಲು ಕಾರಣ ಕರ್ತರಾದ ಸಿಪಿಕೆಯವರಿಗೆ ಕೃತಜ್ಞತೆ ತಿಳಿಸಲು ಹಾಮಾನಾರವರು ಸಿಪಿಕೆಯವರ ಮನೆಗೆ ಬರಬೇಕಾಗಿತ್ತು ಎನ್ನುವುದು ಸಾಮಾನ್ಯವಾಗಿ ಮನದಟ್ಟಾಗುವ ಸಂಗತಿ.

ಅಭಿನಂದನೆ ಹೇಳಿದ ಸಿಪಿಕೆಯವರಿಗೆ ಹಾಮಾನಾರವರು ಪ್ರತಿಯಾಗಿ ವಂದನೆ ತಿಳಿಸಲಿಲ್ಲವೇಕೆ ಎನ್ನುವುದು ಕಾಡುವ ಪ್ರಶ್ನೆ. ಅಟ್ಟ ಏರಿದ ಮೇಲೆ ಏಣಿಯ ಅಗತ್ಯವೇನು? ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇನು? ಎನ್ನುವ ಗಾದೆಗಳು ಕೂಡ ಪೂರಕವಾಗಿವೆ. ಸಿಪಿಕೆಯವರ ನೋವು ಅರ್ಥವಾಗುವಂತದು.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.



ಕಾರ್ಕಳ ಆನಂದ ಭಟ್
ಮೊ : 7676554198
ಫ್ಲಾಟ್ ನಂ.204, ಮೂರನೇ ಮಹಡಿ, ಏಕದಂತ ಅಪಾರ್ಟ್‌ಮೆಂಟ್ಸ್, Opp. H.P. ಗ್ಯಾಸ್ ಪೆರ್ವಾಜೆ ರಸ್ತೆ, ಕಾರ್ಕಳ- 574 104, ಉಡುಪಿ ಜಿಲ್ಲೆ

ದಿಕ್ಸೂಚಿ

ಪ್ರತಿಪಕ್ಷಗಳದ್ದು 2024ರ ಚುನಾವಣೆ ಚಿಂತೆಯಾದರೆ ಪ್ರಧಾನಿ ಮೋದಿಯದ್ದು 2047ರ ಶ್ರೇಷ್ಠ ಭಾರತ್ ಕನಸು!

ಸ್ವಾತಂತ್ರ್ಯೋತ್ತರ ಭಾರತದಲ್ಲಿ ಅನೇಕ ಸರಕಾರಗಳು ಬಂದು-ಹೋಗಿವೆ. ಈ ದೇಶದಲ್ಲಿ ಹಲವಾರು ಯೋಜನೆಗಳನ್ನು ರೂಪಿಸಲಾಗಿವೆ. ಭರವಸೆಗಳನ್ನು ನೀಡಲಾಗಿದೆ. ಆದರೆ ಈ ಹಿಂದಿನ ಸರಕಾರಗಳು ತಮ್ಮ ಯೋಜನೆಗಳ ಲಾಭ ಜನಸಾಮಾನ್ಯರಿಗೆ ತಲುಪಿದೆಯೇ? ಅವರ ಅನುಭವಗಳೇನು? ಯೋಜನೆಗಳು ಸಮರ್ಪಕ ಅನುಷ್ಠಾನ ಆಗಿದೆಯೇ? ಈ ಬಗ್ಗೆ ಯಾವುದೇ ಅಧ್ಯಯನಗಳನ್ನು ನಡೆಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಇತ್ತೀಚೆಗೆ ಆರಂಭಿಸಿರುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆ ಒಂದು ವಿಶಿಷ್ಟ ವಿನೂತನ ಅಭಿಯಾನವಾಗಿದೆ.

ಪ್ರಧಾನಿ ಮೋದಿಯವರು ಹೊಸ ಕಲ್ಪನೆಗಳು. ವಿಚಾರಗಳು, ಯೋಜನೆಗಳು, ಘೋಷಣೆಗಳ ಮೂಲಕ ಜನರನ್ನು ಆಕರ್ಷಿಸುವಲ್ಲಿ ಪರಿಣಿತರಾಗಿದ್ದಾರೆ. ದೇಶದ ಜನರೊಂದಿಗೆ ನೇರ ಸಂವಹನದ ಮೂಲಕ ಅವರ ಗಮನ ಸದಾಕಾಲ ತಮ್ಮತ್ತ ಸೆಳೆಯುವುದರೊಂದಿಗೆ ಯಶಸ್ವಿ ಪ್ರಧಾನಿಯಾಗಿದ್ದಾರೆ. ಅಧಿಕಾರಿಗಳನ್ನು ಸದಾ ಸತರ್ಕ, ಕ್ರಿಯಾಶೀಲರಾಗಿರುವಂತೆ ಮಾಡಿದ್ದಾರೆ. ಈ ಯಾತ್ರೆಯು ಪಂಚಾಯತ್‌ನಿಂದ ಉನ್ನತ ಸ್ತರದ ಅಧಿಕಾರಿಗಳು ಕೇಂದ್ರ ಸರಕಾರದ ಎಲ್ಲಾ ಅಭಿವೃದ್ಧಿ ಯೋಜನೆಗಳನ್ನು ಸಂಪೂರ್ಣ ಅಧ್ಯಯನ ಮಾಡಿ ಜನಸಾಮಾನ್ಯರಿಗೆ ಸರಿಯಾದ ಮಾಹಿತಿಗಳನ್ನು ನೀಡುವಂತೆ ಮಾಡಿದೆ.

ಮೋದಿಯವರು ಚಾಲನೆ ನೀಡಿರುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಎಲ್ಲಾ ಸ್ತರದ ಸರಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಪಂಚಾಯತ್ ಸದಸ್ಯರು ದೇಶಾದ್ಯಂತ ಸಭೆಗಳನ್ನು ನಡೆಸಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ, ಅವುಗಳಿಂದ ಜನಸಾಮಾನ್ಯರಿಗೆ ದೊರೆತಿರುವ ಲಾಭಗಳ ಕುರಿತು ಸಮಾಲೋಚಿಸಿ ಮಾಹಿತಿ ಸಂಗ್ರಹಿಸಬೇಕಾಗಿದೆ.

ಬುಡಕಟ್ಟು ಜನಾಂಗದ ಆದರ್ಶ ಪುರುಷ ಬಿರ್ಸಾ ಮುಂಡಾರ ಜನ್ಮ ಸ್ಥಳವಾದ ಝಾರ್ಖಂಡ್‌ನ ಉಲಿಹಾತುವಿನಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಈ ಯಾತ್ರೆಯು ದೇಶದ ಬಡ ಜನರು, ಮಹಿಳೆಯರು, ರೈತರು ಹಾಗೂ ಯುವ ಜನರಿಗೆ ಗ್ಯಾರಂಟಿಯಾಗಿದೆ ಎಂದರು.

ಮುಂಡಾದ ಜನ್ಮ ದಿನ ಮತ್ತು ಮೂರನೇ ಜನ-ಜಾತೀಯ ಗೌರವ ದಿವಸ ಆಚರಣೆ ನಿಮಿತ್ತ ಬುಂಟಿ ನಗರದ ಬಿರ್ಸಾ ಮುಂಡಾ ಕಾಲೇಜ್ ಮೈದಾನದಲ್ಲಿ ನವೆಂಬರ್ 15ರಂದು ಅತ್ಯಂತ ಹಿಂದುಳಿದ ಆದಿವಾಸಿಗಳ ಸಮಗ್ರ ಅಭಿವೃದ್ಧಿಗಾಗಿ 24 ಸಾವಿರ ಕೋಟಿ ರೂ. ಯೋಜನೆ ಪ್ರಕಟಿಸುವ ಮೂಲಕ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದರು. ಈ ಸಂದರ್ಭದಲ್ಲಿ 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ದೇಶವನ್ನಾಗಿ ಮಾಡಲು ದೇಶದ ನಾಲ್ಕು ಅಮೃತ ಸ್ತಂಭಗಳಾದ ಮಹಿಳೆಯರು, ರೈತರು, ಯುವ ಜನರು ಹಾಗೂ ನವ ಮಾಧ್ಯಮ ವರ್ಗ ಮತ್ತು ಬಡ ಜನರನ್ನು ಸಶಕ್ತಗೊಳಿಸಬೇಕು ಎಂದು ತಿಳಿಸಿದರು. ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯು ಕೇಂದ್ರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕೇಂದ್ರ ಸರಕಾರವು ಆರಂಭಿಸಿರುವ ಅತೀ ದೊಡ್ಡ ಅಭಿಯಾನವಾಗಿದೆ. ಈ ಅಭಿಯಾನದಲ್ಲಿ 2500ಕ್ಕೂ ಅಧಿಕ ಐಇಸಿ (ಮಾಹಿತಿ, ಶಿಕ್ಷಣ, ಸಂವಹನ) ವಾಹನಗಳು 14,000ಕ್ಕೂ ಹೆಚ್ಚಿನ ಸ್ಥಾನಗಳಲ್ಲಿನ 2.7 ಲಕ್ಷ ಗ್ರಾಮ ಪಂಚಾಯಿತಿಗಳು ಮತ್ತು 3700ಕ್ಕೂ ನಗರ ಪ್ರದೇಶಗಳಲ್ಲಿ ದಿನಾಂಕ 25-01-2024ರವರೆಗೆ ಸಂಚರಿಸಲಿವೆ. ಬುಡಕಟ್ಟು ಜನಬಾಹುಳ್ಯವಿರುವ ಪ್ರದೇಶಗಳಿಂದ ಆರಂಭಗೊಳ್ಳುವ ಯಾತ್ರೆಯು ಎರಡು ತಿಂಗಳ ಕಾಲ ನಡೆಯಲಿದೆ.

ಪ್ರಥಮ ಹಂತದಲ್ಲಿ ಹಿಮಾಚಲ ಪ್ರದೇಶದ ಬುಡಕಟ್ಟು ಜನಬಾಹುಳ್ಯವಿರುವ ಚಾಂಬಾ, ಸ್ಪಿತಿ ಮತ್ತು ಕಿನ್ನೌರ್ ಜಿಲ್ಲೆಗಳು ಸಹಿತ 3,799 ಸ್ಥಾನಗಳಿಗೆ ತಲುಪುವ ಲಕ್ಷ್ಯ ಹೊಂದಿದೆ. ನವೆಂಬರ್ 22ರಂದು ಪಂಜಾಬ್ ಮತ್ತು ಹರಿಯಾಣಗಳಲ್ಲಿ ವಿಕಸಿತ್ ಭಾರತ ಯಾತ್ರೆ ಆರಂಭವಾಗಿದ್ದು, ಅನುಕ್ರಮವಾಗಿ ಎರಡೂ ರಾಜ್ಯಗಳ 13,646 ಮತ್ತು 6,537 ಸ್ಥಾನಗಳಲ್ಲಿ ಸಂಚರಿಸಲಿವೆ. ಯಾತ್ರೆಯು ಜನರಿಗೆ ಕೇಂದ್ರ ಸರಕಾರದ ಮಹತ್ವದ ಯೋಜನೆಗಳ ಬಗ್ಗೆ ಸತರ್ಕಗೊಳಿಸುವುದು, ಅಭಿವೃದ್ಧಿ ಯೋಜನೆಗಳ ಲಾಭವು ಲಾಭಾರ್ಥಿಗಳಿಗೆ ದೊರೆತ ಬಗ್ಗೆ ಖಚಿತಪಡಿಸುವುದು. ಲಾಭಾರ್ಥಿಗಳೊಂದಿಗೆ ನೇರ ಸಮಾಲೋಚನೆ, ಸಾಧನೆಗಳ ಬಗ್ಗೆ ಸಂಭ್ರಮಾಚರಣೆ, ಯೋಜನೆಗಳ ಬಗ್ಗೆ ಸ್ಥಳದಲ್ಲೇ ಕ್ವಿಜ್ ಕಾರ್ಯಕ್ರಮಗಳು, ಡ್ರೋನ್ ಪ್ರದರ್ಶನಗಳು, ತಳ ಮಟ್ಟದಲ್ಲಿ ಚಟುವಟಿಕೆಗಳಿಗಾಗಿ ಭಾರತ್ ಸ್ವಯಂ ಸೇವಕರನ್ನು ನೋಂದಾಯಿಸಲಾಗುತ್ತಿದೆ. ಆರಂಭದಲ್ಲೇ ವಿಕಸಿತ್ ಭಾರತ್ ಯಾತ್ರೆಗೆ ಜನತೆ ಉತ್ಸಾಹದಿಂದ ಸ್ಪಂದಿಸಿದೆ. ಮೊದಲ ದಿನವೇ ದೇಶಾದ್ಯಂತ ಸುಮಾರು 250 ಗ್ರಾಮ ಪಂಚಾಯಿತಿಗಳಲ್ಲಿ ಒಂದು ಲಕ್ಷ ಜನರನ್ನು ತಲುಪಿದೆ. ವಿಕಸಿತ್ ಯಾತ್ರೆಯ ವಾಹನಗಳಲ್ಲಿ ಸುಮಾರು ಹದಿನಾರು ಸಾವಿರ ಜನರು ತಮ್ಮ ಆರೋಗ್ಯ ತಪಾಸಣೆ ನಡೆಸಿದರು. ಆರು ಸಾವಿರ ಜನರಿಗೆ ಕ್ಷಯರೋಗ ಪತ್ತೆ, 4,500 ಜನರು ರಕ್ತಹೀನತೆ ಕಾಯಿಲೆಯ ಪರೀಕ್ಷೆ ನಡೆಸಿ, ವೈದ್ಯರ ಸಲಹೆ ಪಡೆದಿರುತ್ತಾರೆ.

ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ಸರಕಾರ ಮತ್ತು ನಾಗರಿಕರ ಮಧ್ಯೆ ಇರುವ ಅಂತರವನ್ನು ತೊಡೆದು ಹಾಕಿ ದೇಶದ ಅಭಿವೃದ್ಧಿ ಯಾತ್ರೆಯಲ್ಲಿ ಜನಸಾಮಾನ್ಯರು ಸಕ್ರಿಯವಾಗಿ ಭಾಗವಹಿಸಲು ಅವಕಾಶ ನೀಡಿದೆ. ಸರಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸುವಲ್ಲಿ, ಮಾಹಿತಿಗಳನ್ನು ಪಡೆಯುವಲ್ಲಿ ಕೊರತೆಗಳನ್ನು ಪರಿಹರಿಸುವಲ್ಲಿ, ನ್ಯೂನತೆಗಳನ್ನು ನಿವಾರಿಸುವಲ್ಲಿ ಈ ಯಾತ್ರೆ ಯಶಸ್ವಿಯಾಗಿದೆ ಎನ್ನುತ್ತಾರೆ.

ವಿಕಸಿತ ಭಾರತ್ ಯಾತ್ರೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಫಲಾನುಭವಿಗಳೊಂದಿಗೆ ನಡೆಸಿದ ಸಂವಾದದಲ್ಲಿ 'ಇತರರಿಂದ ನಿರೀಕ್ಷೆಗಳು ಕೊನೆಗೊಂಡಾಗ ಮೋದಿಯವರ ಗ್ಯಾರಂಟಿ ಆರಂಭವಾಗುತ್ತದೆ' ಎಂದು ಹೇಳಿದರು. ಪ್ರಧಾನಿ ಮೋದಿಯವರ ಈ ವಿಶೇಷ ಹೇಳಿಕೆಯ ಹಿನ್ನೆಲೆಯಲ್ಲಿ ಕಳೆದ ಒಂಭತ್ತು ವರ್ಷಗಳಲ್ಲಿ ಸರಕಾರ ಜಾರಿಗೊಳಿಸಿರುವ ಜನಕಲ್ಯಾಣ ಯೋಜನೆಗಳ ಮೌಲ್ಯಾಂಕನ ಮಾಡಬೇಕಾಗಿದೆ. ಪ್ರಧಾನಿ ಮೋದಿಯವರು ಜಾರಿಗೊಳಿಸಿರುವ ಯೋಜನೆಗಳು ಒಟ್ಟಾಗಿ ದೇಶದ ಜನಸಾಮಾನ್ಯರ ಆರ್ಥಿಕ ಮಟ್ಟವನ್ನು ಸುಧಾರಿಸುವಲ್ಲಿ ಸಾಕಷ್ಟು ಯಶಸ್ಸು ಸಾಧಿಸಿದೆ. ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ 20 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಸಾವಿರಾರು ಕೋಟಿ ರೂಪಾಯಿ ವರ್ಗಾಯಿಸಲಾಯಿತು. ಮತ್ತು 80 ಕೋಟಿ ಜನರಿಗೆ ಉಚಿತ ಪಡಿತರ ನೀಡುವ ಮೂಲಕ ಬದುಕಲು ಸಹಾಯ ಹಸ್ತ ನೀಡಿತು. ಬೀದಿ ಬದಿ ವ್ಯಾಪಾರಿಗಳಿಗೆ ಖಾಸಗಿ ಲೇವಾದೇವಿಗಾರರಿಂದ ಮುಕ್ತಿ ನೀಡಲು ಬ್ಯಾಂಕಿಂಗ್ ಕ್ಷೇತ್ರದಿಂದ ಸಹಾಯ ನೀಡಲು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಪ್ರಾರಂಭಿಸಲಾಯಿತು. ಈ ಯೋಜನೆಯಡಿ ಪ್ರಸ್ತುತ 50 ಲಕ್ಷಕ್ಕೂ ಹೆಚ್ಚು ಸಣ್ಣ ವ್ಯಾಪಾರಿಗಳು ಬ್ಯಾಂಕ್ ಸಹಾಯ ಪಡೆದಿರುತ್ತಾರೆ. ವಿಕಸಿತ ಯಾತ್ರೆಯಲ್ಲೇ 1.25 ಲಕ್ಷ ಜನರು ಸ್ವನಿಧಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆಯಲ್ಲಿ ಶೇ.75ಕ್ಕಿಂತ ಹೆಚ್ಚು ಜನರು ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯದವರಾಗಿದ್ದು, ಸುಮಾರು ಶೇ.45ರಷ್ಟು ಫಲಾನುಭವಿಗಳು ಮಹಿಳೆಯರಾಗಿದ್ದಾರೆ. ಸ್ವಾತಂತ್ರ್ಯ ನಂತರ ಅಭಿವೃದ್ಧಿ ದೇಶದ ಕೆಲವು ಮಹಾನಗರಗಳಿಗೆ ಮಾತ್ರ ಸೀಮಿತವಾಗಿತ್ತು. ಇಂದು ಮೋದಿ ಸರಕಾರ ಅಮೃತ್ ಮಿಷನ್ ಮತ್ತು ಸ್ಮಾರ್ಟ್ ಸಿಟಿ ಮಿಷನ್‌ಗಳ ಮೂಲಕ ದೇಶ 2 ಮತ್ತು 3ನೇ ಶ್ರೇಣಿಗಳ ನಗರಗಳನ್ನು ಅಭಿವೃದ್ಧಿಗೊಳಿಸಲಾಗುವುದು. ಈ ಮೂಲಕ ನಗರ ಪ್ರದೇಶಗಳ ಜನರ ಜೀವನ ಮಟ್ಟ ಸುಧಾರಣೆಯಾಗಲಿದೆ.

> ನಗರ ವಾಸಿಗಳ, ಹಿರಿಯ ನಾಗರಿಕರ ಜೀವನ ಭದ್ರತೆಗೆ ಸರಕಾರ ಆರಂಭಿಸಿರುವ ಅಟಲ್ ಪಿಂಚಣಿ ಯೋಜನೆಯಲ್ಲಿ 6 ಕೋಟಿ ಚಂದಾದಾರರಿದ್ದು, 60 ವರ್ಷದ ನಂತರ 5 ಸಾವಿರ ರೂ. ಮಾಸಿಕ ಪಿಂಚಣಿ ಖಾತ್ರಿಪಡಿಸುತ್ತದೆ. ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಮತ್ತು ಜೀವನ ಜ್ಯೋತಿ ಯೋಜನೆಯು 2 ಲಕ್ಷ ರೂ.ವರೆಗೆ ಜೀವ ರಕ್ಷಣೆ ನೀಡುತ್ತಿದೆ. ಈ ಯೋಜನೆಯಡಿ ಈಗಾಗಲೇ 17 ಸಾವಿರ ಕೋಟಿ ರೂ. ಮೌಲ್ಯದ ಕ್ಲೈಮುಗಳನ್ನು ಇತ್ಯರ್ಥಗೊಳಿಸಲಾಗಿದೆ.



ನಗರ ವಾಸಿಗಳ, ಹಿರಿಯ ನಾಗರಿಕರ ಜೀವನ ಭದ್ರತೆಗೆ ಸರಕಾರ ಆರಂಭಿಸಿರುವ ಅಟಲ್ ಪಿಂಚಣಿ ಯೋಜನೆಯಲ್ಲಿ 6 ಕೋಟಿ ಚಂದಾದಾರರಿದ್ದು, 60 ವರ್ಷದ ನಂತರ 5 ಸಾವಿರ ರೂ. ಮಾಸಿಕ ಪಿಂಚಣಿ ಖಾತ್ರಿಪಡಿಸುತ್ತದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಮತ್ತು ಜೀವನ ಜ್ಯೋತಿ ಯೋಜನೆಯು 2 ಲಕ್ಷ ರೂ.ವರೆಗೆ ಜೀವ ರಕ್ಷಣೆ ನೀಡುತ್ತಿದೆ. ಈ ಯೋಜನೆಯಡಿ ಈಗಾಗಲೇ 17 ಸಾವಿರ ಕೋಟಿ ರೂ. ಮೌಲ್ಯದ ಕ್ಲೈಮುಗಳನ್ನು ಇತ್ಯರ್ಥಗೊಳಿಸಲಾಗಿದೆ.

ಭಾರತವಿಂದು ಜಗತ್ತಿನಲ್ಲೇ ಅತೀ ದೊಡ್ಡ ಪ್ರಮಾಣದ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸಿದ ಗೌರವಕ್ಕೆ ಪಾತ್ರವಾಗಿದೆ. ಆಯುಷ್ಮಾನ್ ಕಾರ್ಡ್‌ನಿಂದಾಗಿ ಲಕ್ಷಾಂತರ ನಗರ ಪ್ರದೇಶದ ಬಡವರಿಗೆ ವೈದ್ಯಕೀಯ ವೆಚ್ಚದಲ್ಲಿ ಒಂದು ಲಕ್ಷ ಕೋಟಿ ರೂ.ಗಳನ್ನು ಉಳಿಸಲು ಸಹಾಯ ಮಾಡಿದೆಯೆಂದು ಪ್ರಧಾನಿ ತಿಳಿಸಿದರು. ಜನೌಷಧಿ ಕೇಂದ್ರಗಳಲ್ಲಿ ಶೇ.80ರಷ್ಟು ರಿಯಾಯ್ತಿ ದರದಲ್ಲಿ ಉತ್ತಮ ಗುಣಮಟ್ಟದ ಔಷಧಿ ದೊರೆಯುತ್ತಿದೆ. ಈ ಕೇಂದ್ರಗಳಿಂದ ನಗರಗಳಲ್ಲಿ ವಾಸಿಸುವ ಬಡ ಮತ್ತು ಮಧ್ಯಮ ವರ್ಗದವರಿಗೆ 25 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ಉಳಿಸಿದೆ ಎಂದು ಪ್ರಧಾನಿ ತಿಳಿಸಿದರು. ಉಜ್ವಲಾ ಯೋಜನೆಯಡಿ ಇದುವರೆಗೆ 15 ಕೋಟಿ ಅಡುಗೆ ಅನಿಲ ಸಂಪರ್ಕ ನೀಡಲಾಗಿದೆ. ಇದರಿಂದ ವಿಶೇಷವಾಗಿ ಗ್ರಾಮೀಣ ಮಹಿಳೆಯರಿಗೆ ಹೊಗೆಯಿಂದ ಮುಕ್ತಿ ಹಾಗೂ ಉರುವಲು ಸಂಗ್ರಹ ಸಮಯ ಹಾಗೂ ಆರೋಗ್ಯವನ್ನು ಉಳಿಸಿದೆ. 'ಗರೀಬಿ ಹಟಾವೋ' ಎಂಬ ಘೋಷಣೆಯ ಅರ್ಥ ನನಗೆ ತಿಳಿದದ್ದು ಗ್ಯಾಸ್ ಸ್ಟೌವ್ ನನ್ನ ಮನೆಗೆ ಬಂದಾಗ ಬಡತನ ಮತ್ತು ಶ್ರೀಮಂತಿಕೆ ನಡುವಿನ ವ್ಯತ್ಯಾಸ ಕಣ್ಮರೆಯಾಯಿತು ಎಂದು ಮಹಿಳೆಯೊಬ್ಬರು ಹೇಳಿದಾಗ ನಿಜವಾದ ಬದಲಾವಣೆ ಸಂಭವಿಸಿದೆ ಎಂದು ತಿಳಿಯಿತು. ಉಜಾಲಾ ಯೋಜನೆಯಡಿ ದೇಶದಲ್ಲಿ ಎಲ್‌ಇಡಿ ಬಲ್ಬ್‌ಗಳ ಕ್ರಾಂತಿಯಿಂದ ನಗರ ಪರಿವಾರಗಳಿಗೆ ವಿದ್ಯುತ್ ಬಿಲ್ ಗಣನೀಯವಾಗಿ ಕಡಿಮೆಯಾಗಿದೆ ಎಂದು ಮೋದಿ ಹರ್ಷ ವ್ಯಕ್ತಪಡಿಸಿದರು.

ಕಳೆದ ಒಂಭತ್ತು ವರ್ಷಗಳಲ್ಲಿ ಬಡ ಕುಟುಂಬಗಳಿಗೆ ನಾಲ್ಕು ಕೋಟಿಗೂ ಹೆಚ್ಚು ಮನೆಗಳನ್ನು ನೀಡಲಾಗಿದ್ದು, ಇದರಲ್ಲಿ ಒಂದು ಕೋಟಿ ಮನೆಗಳನ್ನು ನಗರದ ಬಡ ಫಲಾನುಭವಿಗಳಿಗೆ ನೀಡಲಾಗಿದೆ ಎಂದು ತಿಳಿಸಿದರು.

ಲಿಂಗ ಅನುಪಾತ ಕಾಪಾಡಲು 'ಬೇಟಿ ಬಚವೊ ಬೇಟಿ ಪಡಾವೊ', ಹೆಣ್ಮಕ್ಕಳಿಗೆ ಸಮಗ್ರ ಆರೋಗ್ಯ ರಕ್ಷಣೆಗೆ ಪೋಷಕಾಂಶ, ಪೌಷ್ಟಿಕತೆ ನೀಡುವ ಪೋಷಣ್ ಅಭಿಯಾನ, ಬಡ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪಿ.ಎಂ. ವಿದ್ಯಾರ್ಥಿವೇತನ ಯೋಜನೆ, ಪ್ರಧಾನಿ ಮೋದಿಯವರು ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ವಿಶೇಷವಾಗಿ ರೈತರ ಆದಾಯ ದ್ವಿಗುಣಗೊಳಿಸಲು ಏಳು ಆಂಶಗಳನ್ನು ನೀಡಿದೆ. ಅದರಲ್ಲೂ ಪ್ರಮುಖವಾಗಿ ಪ್ರತಿ ಹನಿ ನೀರಿನ ಗರಿಷ್ಠ ಪ್ರಯೋಜನ ಪಡೆಯಲು ಪಿ.ಎಂ. ಕಿಸಾನ್ ಸಿಂಚಾಯಿ ಕಾರ್ಯಕ್ರಮ, ಅಣೆಕಟ್ಟುಗಳ ಸಾಮರ್ಥ್ಯ ವೃದ್ಧಿ, ನೀರಿನ ಸೋರುವಿಕೆಗೆ ತಡೆ ಕಾಲುವೆಗಳಲ್ಲಿ ಹರಿಯುವ ನೀರು ನಷ್ಟವಾಗದಂತೆ ತಡೆ, ಹೂಳೆತ್ತುವಿಕೆ ಇತ್ಯಾದಿ. ಈ ಮೂಲಕ ಹೆಚ್ಚು ಭೂ ಪ್ರದೇಶವನ್ನು ಕೃಷಿ ಬಳಕೆಗೆ ಸಿದ್ಧಗೊಳಿಸುವುದು, ಉತ್ತಮ ಬೀಜಗಳ ಪೂರೈಕೆ, ಸದ್ಯ ದೇಶದಲ್ಲಿ 30 ಮಿಲಿಯನ್ ಟನ್‌ನಷ್ಟು ಆಹಾರ ಧಾನ್ಯ ಸಂಗ್ರಹಿಸಲು ಗೋದಾಮುಗಳಿವೆ. ಇದನ್ನು 60 ಮಿಲಿಯನ್ ಟನ್‌ಗೆ ಏರಿಸುವ ಮೂಲಕ ಆಹಾರ ಧಾನ್ಯಗಳ ನಷ್ಟ ತಡೆಯುವುದು, ಶೈತ್ಯಾಗಾರಗಳು ಅತ್ಯಾಧುನಿಕ ಸೌಲಭ್ಯಗಳಿರುವ ರಾಷ್ಟ್ರೀಯ ಕೃಷಿ ಮಾರುಕಟ್ಟೆ (E-NAM) ಸ್ಥಾಪನೆ. ಇದು ದೇಶಾದ್ಯಂತ ಇರುವ 585 ಮಾರುಕಟ್ಟೆಗಳ ನಡುವೆ ಸಂಪರ್ಕ ಕಲ್ಪಿಸಲಿದೆ.

ನಗರದ ಜನರಿಗೆ ಉತ್ತಮ ಜೀವನ ಸೌಲಭ್ಯ ಒದಗಿಸಲು ಕಳೆದ ಒಂಭತ್ತು ವರ್ಷಗಳಲ್ಲಿ ಕೇಂದ್ರ ಸರಕಾರವು ಸಾರ್ವಜನಿಕ ಸಾರಿಗೆ ಸಂಚಾರ ವ್ಯವಸ್ಥೆ ಉತ್ತಮಪಡಿಸಿದೆ. 15 ಹೊಸ ನಗರಗಳಿಗೆ ಮೆಟ್ರೊ ಸೇವೆ, ದೆಹಲಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಖ್ಯೆ 1300 ದಾಟಿದೆ. ಅದೇ ರೀತಿ ಕರ್ನಾಟಕಕ್ಕೂ ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲಾಗಿದೆ. ದೇಶದಲ್ಲಿ ಸ್ಮಾರ್ಟ್-ಅಪ್‌ಗಳ ಸಂಖ್ಯೆ 1.5 ಲಕ್ಷಕ್ಕೆ ಏರಿಕೆಯಾಗಿದೆ. ಕರ್ನಾಟಕದ ಅನೇಕ ಸ್ಥಾನಗಳಲ್ಲೂ ವಿಕಸಿತ ಭಾರತ್ ಸಂಕಲ್ಪ ಯಾತ್ರೆ ಆರಂಭವಾಗಿದೆ. ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ, ಭಗವಂತ ಖೂಬಾ, ಪ್ರಹ್ಲಾದ್ ಜೋಷಿ, ಸಂಸದರಾದ ಜಿ.ಎಂ.ಸಿದ್ದೇಶ್ವರ, ಬಿ.ವೈ.ರಾಘವೇಂದ್ರ ಮೊದಲಾದವರು ವಿಕಸಿತ ಭಾರತ್ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದಾರೆ.

ವಿಕಸಿತ್ ಭಾರತ ಸಂಕಲ್ಪ ಯಾತ್ರೆಯು ಪ್ರಾಯಶಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ಸರಕಾರವೊಂದು ತಾನು ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಹಾಗೂ ಸರಕಾರದ ದೃಷ್ಟಿಯಿಂದ ಯೋಜನೆಗಳ ಮೌಲ್ಯಮಾಪನವನ್ನು ಮಾಡಲು ಅವಕಾಶ ನೀಡುವ ಒಂದು ಅಧ್ಯಯನ ಯೋಗ್ಯ ಯಾತ್ರೆಯಾಗಿದೆ. ಪ್ರತಿ ಪಕ್ಷಗಳು 2024ರ ಚುನಾವಣೆಯ ಚಿಂತೆಯಲ್ಲಿದ್ದರೆ ಮೋದಿಯವರು 2047ರ ಭಾರತ ಶ್ರೇಷ್ಠ ರಾಷ್ಟ್ರವಾಗಲು ಬೇಕಾದ ಯೋಜನೆಗಳನ್ನು ರೂಪಿಸುತ್ತಿದ್ದಾರೆ.

ಅಯೋಧ್ಯ ರಾಮ ಮಂದಿರದ ಪ್ರಮುಖ ವಿಗ್ರಹಕ್ಕೆ ಅಂತಿಮ ರೂಪ ನೀಡಿದ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್



ಮೈಸೂರು, ಡಿ.22(ಜಿಎ)- ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ರಾಮ ಮಂದಿರದಲ್ಲಿ ರಾಮನ ವಿಗ್ರಹ ಸ್ಥಾಪಿಸಲು ಶಿಲ್ಪಿಗಳು ರಾಮ ಲಲ್ಲಾನ ವಿಗ್ರಹದ ಕೆತ್ತನೆಯ ಕಾರ್ಯದಲ್ಲಿ ತೊಡಗಿದ್ದು, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ತಮ್ಮ ಪಾಲಿನ ರಾಮನ ವಿಗ್ರಹ ಕೆತ್ತನೆ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.

ಈಗಾಗಲೇ ಅಯೋಧ್ಯೆ ರಾಮ ಮಂದಿರ ದೇವಾಲಯ ಅಂತಿಮ ಹಂತ ತಲುಪಿದ್ದು, 2024ರ ಜನವರಿ 22ರಂದು ಲೋಕಾರ್ಪಣೆಗೊಳ್ಳಲಿದೆ. ದೇವಾಲಯದ ಭವ್ಯವಾದ ರಚನೆಯ ಗರ್ಭಗುಡಿಯೊಳಗೆ ಇರಿಸಲಾಗುವ ರಾಮನ ವಿಗ್ರಹದ ಕೆತ್ತನೆ ಕಾರ್ಯಕ್ಕೆ ದೇಶದ ಮೂವರು ಶಿಲ್ಪಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಸಾರ್ವಜನಿಕರ ಕಣ್ಣಿಗೆ ಬೀಳದಂತೆ ಅಜ್ಞಾತ ಸ್ಥಳದಲ್ಲಿ ಮೂರು ವಿಗ್ರಹಗಳನ್ನು ಕೆತ್ತಲಾಗುತ್ತಿದ್ದು, ಅವರಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ಒಬ್ಬರಾಗಿದ್ದು, ಪೀಠ ಸೇರಿದಂತೆ 8 ಅಡಿ ಎತ್ತರದ ರಾಮ ಲಲ್ಲಾನ ನಿಂತಿರುವ ವಿಗ್ರಹದ ಕೆತ್ತನೆಯನ್ನು ಪೂರ್ಣಗೊಳಿಸಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಂಡಳಿಗೆ ಹಸ್ತಾಂತರಿಸಿದ್ದಾರೆ.

ರಾಮ್ ಲಲ್ಲಾ ವಿಗ್ರಹಗಳ ರೇಖಾಚಿತ್ರಗಳನ್ನು ಮುಂಬೈ ಮೂಲದ ಪ್ರಸಿದ್ಧ ಕಲಾವಿದ ವಾಸುದೇವ ಕಾಮತ್ ಅವರು ದೇವಾಲಯದ ಟ್ರಸ್ಟ್‌ನ ನಿರ್ದೇಶನದಂತೆ ರಾಮ್ ಲಲ್ಲಾ ಅವರ ವಿವರವಾದ ಪೆನ್ಸಿಲ್ ರೇಖಾಚಿತ್ರಗಳನ್ನು ಶಿಲ್ಪಿಗಳಿಗೆ ನೀಡಿದ್ದು, ಅದರಂತೆ ಬೆಂಗಳೂರಿನ ಶಿಲ್ಪಿ ಗಣೇಶ್ ಭಟ್ ಅವರು ಶ್ಯಾಮ ಶಿಲಾ ಅಥವಾ ಕೃಷ್ಣ ಶಿಲಾ ಎಂದೂ ಕರೆಯಲ್ಪಡುವ ನೆಲ್ಲಿಕಾರು ಬಂಡೆಗಳಿಂದ ಕೆತ್ತುತ್ತಿದ್ದಾರೆ. ರಾಜಾಸ್ತಾನದ ಶಿಲ್ಪಿ ಸತ್ಯ ನಾರಾಯಣ ಪಾಂಡೆ ಅವರು ಅಮೃತ ಶಿಲೆಯ ಕಲ್ಲುಗಳಿಂದ ವಿಗ್ರಹವನ್ನು ಸೂಕ್ಷ್ಮವಾಗಿ ಕೆತುತ್ತಿದ್ದು, ಮೂರನೇ ವಿಗ್ರಹ ಪೂರ್ಣಗೊಂಡ ನಂತರ ಮೂರ್ತಿಗಳ ಅಂತಿಮ ಆಯ್ಕೆಯನ್ನು ಟ್ರಸ್ಟ್ ಸದಸ್ಯರು ಮಾಡುತ್ತಾರೆ. ಇದಲ್ಲದೆ, ರಾಮ ಲಲ್ಲಾನ ಉಳಿದ ಎರಡು ವಿಗ್ರಹಗಳಿಗೆ ರಾಮಮಂದಿರದೊಳಗೆ ನಿರ್ದಿಷ್ಟ ಸ್ಥಳವನ್ನು ಟ್ರಸ್ಟಿಗಳ ಮಂಡಳಿಯು ನಿರ್ಧರಿಸುತ್ತದೆ ಎಂದು ಕೆಲವೊಂದು ಮಾಧ್ಯಮಗಳು ವರದಿಯಲ್ಲಿ ತಿಳಿಸಿವೆ.

ವಿಗ್ರಹ ಕೆತ್ತನೆ ಕಾರ್ಯವನ್ನು ಪೂರ್ಣಗೊಳಿಸಿದ್ದು, ವಿಗ್ರಹವನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸಲಾಗಿದೆ. ನಾನು ಕೆತ್ತಿದ ವಿಗ್ರಹ ಒಳಗೊಂಡಂತೆ ಎರಡು ವಿಗ್ರಹಗಳು ಪೂರ್ಣಗೊಂಡಿವೆ ಮತ್ತು ಒಂದು ವಿಗ್ರಹ ಅಂತಿಮ ಹಂತದಲ್ಲಿದ್ದು, ಟ್ರಸ್ಟ್ ಅಂತಿಮವಾಗಿ ವಿಗ್ರಹವನ್ನು ಆಯ್ಕೆ ಮಾಡುತ್ತದೆ, ಆದರೆ ನನ್ನ ಕೆಲಸಕ್ಕಾಗಿ ನಾನು ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವೀಕರಿಸಿದ್ದೇನೆ ಮತ್ತು ಉತ್ತಮ ಫಲಿತಾಂಶ ನಿರೀಕ್ಷಿಸುತ್ತಿದೇನೆ ಎಂದು ಶಿಲ್ಪಿ ಅರುಣ್ ಯೋಗಿರಾಜ್ 'ಮೈಸೂರು ಮಿತ್ರ'ನಿಗೆ ತಿಳಿಸಿದರು.

ನನಗೆ ನೀಡಿದ ವಿನ್ಯಾಸದ ಆಧಾರದ ಮೇಲೆ ನನ್ನ ಕೈಗಳಿಂದ ಪ್ರತಿಮೆಯನ್ನು ಕಪ್ಪು ಶಿಲೆಯಲ್ಲಿ ಸೂಕ್ಷ್ಮವಾಗಿ ಕೆತ್ತಿದ್ದೇನೆ. ಯಾವುದೇ ಯಂತ್ರವನ್ನು ಬಳಸಿಲ್ಲ. ಮೂರ್ತಿಯಲ್ಲಿ ಬಿಲ್ಲು ಬಾಣ ಇಡಲು ಜಾಗ ಮೀಸಲಿಡಲಾಗಿದೆ. ದೈವಿಕ ಪ್ರಾತಿನಿಧ್ಯಕ್ಕೆ ಐಶ್ವರ್ಯದ ಸ್ಪರ್ಶವನ್ನು ಸೇರಿಸುವ ಪವಿತ್ರ ಪ್ರತಿಮೆಯ ಒಟ್ಟಾರೆ ಸೌಂದರ್ಯ ಮತ್ತು ಮಹತ್ವವನ್ನು ಹೆಚ್ಚಿಸಲು ಚಿನ್ನ, ವಜ್ರದ ಹೊದಿಕೆಯ ಬಿಲ್ಲು ಮತ್ತು ಬಾಣದಿಂದ ವಿಗ್ರಹವನ್ನು ಅಲಂಕರಿಸಲು ಟ್ರಸ್ಟ್ ನಿರ್ಧರಿಸುತ್ತದೆ. ವಿಗ್ರಹದ ವಿವರಗಳು ಮತ್ತು ಫೋಟೋಗಳು ಗೌಪ್ಯವಾಗಿರುತ್ತವೆ ಎಂದರು.

ಇಂದು ಸುವರ್ಣ ಸಂಭ್ರಮದ ಕನ್ನಡ ರಾಜ್ಯೋತ್ಸವ

ಮೈಸೂರು: ಕರುನಾಡ ರಕ್ಷಣಾ ವೇದಿಕೆಯ ರಾಜ್ಯ ಮತ್ತು ಮೈಸೂರು ಜಿಲ್ಲಾ ಘಟಕದ ವತಿಯಿಂದ ನಾಳೆ(ಡಿ.23) ಮೈಸೂರಿನಲ್ಲಿ ಸುವರ್ಣ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ಗಾಂಧಿ ವೃತ್ತದಿಂದ ನೆಲ, ಜಲ, ಭಾಷೆ, ಸಂಸ್ಕೃತಿ ಹಾಗೂ ಪರಿಸರ ಅರಿವು, ಪ್ಲಾಸ್ಟಿಕ್ ನಿಷೇಧ, ಸಂಚಾರಿ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಜಾಥಾ ನಡೆಯಲಿದೆ.

ಜಾಥಾವನ್ನು ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸಲಿದ್ದು, ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಬಟ್ಟೆ ಬ್ಯಾಗ್ ವಿತರಣೆಗೆ ಚಾಲನೆ ನೀಡಲಿದ್ದಾರೆ ಕಾಂಗ್ರೆಸ್ ಮುಖಂಡ ಸುನೀಲ್ ಬೋಸ್, ಭುವನ್ ರಾಜ್, ಫೌಂಡೇಷನ್‌ನ ಚೇತನ್ ರಾಜ್, ಪೊಲೀಸ್ ಇನ್ಸ್‌ಪೆಕ್ಟರ್ ಟಿ.ಬಿ.ಶಿವಕುಮಾರ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ಅಹಿಂದ ಜವರಪ್ಪ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಲಿ ಪರಿಸರ ಅಧಿಕಾರಿ ಹರಿಶಂಕರ್, ಇನ್ನಿತರರು ಭಾಗವಹಿಸಲಿದ್ದಾರೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ಲೆಕ್ಕಚಾರದಲ್ಲಿ ಚಮತ್ಕಾರ ತೋರಿದ ಚಿಣ್ಣರಿಗೆ 'ನಕ್ಷತ್ರ' ವಾರ್ಷಿಕ ಪ್ರಶಸ್ತಿ

ಅಬ್ಬಾ... ಎಂತಹ ಅದ್ಭುತ ಪ್ರತಿಭೆ; ಉತ್ತರಗಳ ಸುರಿಮಳೆ

ಮೈಸೂರು, ಡಿ.22(ಎಂಕೆ)– ಕ್ಷಣದಲ್ಲೇ ಕ್ಲಿಷ್ಟಕರ ಲೆಕ್ಕಗಳನ್ನು ಸಂಕಲನ, ವ್ಯವಕಲನ, ಗುಣಾಕಾರ ಹಾಗೂ ಭಾಗಾಕಾರ ಮಾಡಿ ಚಟಪಟನೆ ಉತ್ತರ ಹೇಳಿದ ಪ್ರಚಂಡ ಪುಟಾಣಿಗಳಿಗೆ 'ನಕ್ಷತ್ರ' ವಾರ್ಷಿಕ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು.

ಮೈಸೂರು ಕಲಾಮಂದಿರದಲ್ಲಿ ಮ್ಯಾಥ್ ಜೂನಿಯರ್ ಎಜುಕೇಷನ್(Math Junior Education) ವತಿಯಿಂದ ಶ್ರೀನಿವಾಸ ರಾಮಾನುಜನ್ ಅವರ ಹುಟ್ಟುಹಬ್ಬದ ಸ್ಮರಣಾರ್ಥ ಆಯೋಜಿಸಿದ್ದ 'ರಾಷ್ಟ್ರೀಯ ಗಣಿತ ದಿನ' ಆಚರಣೆ ಹಾಗೂ 'ನಕ್ಷತ್ರ' ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೈ ಸನ್ನೆ ಮಾಡುತ್ತಾ ಮನಸ್ಸಿನಲ್ಲೇ ಲೆಕ್ಕಾಚಾರ ಹಾಕಿದ ಪುಟಾಣಿಗಳು ಸರಿಯಾದ ಉತ್ತರ ಹೇಳುವ ಮೂಲಕ ನೆರೆದಿದ್ದವರನ್ನು ನಿಬ್ಬೆರಗಾಗಿಸಿದರಲ್ಲದೆ ವಾರ್ಷಿಕ ಪ್ರಶಸ್ತಿ ಪಡೆದು ಸಂಭ್ರಮಿಸಿದರು.

'ಹಿಮಗಿರಿ ತನಿಯೇ ಹೇಮಲತೆ' ಹಾಡಿಗೆ ಆಕರ್ಷಕ ಭರತನಾಟ್ಯ ಪ್ರಸ್ತುತ ಪಡಿಸಿದ ಕಲಾವಿದರು ರಾಷ್ಟ್ರೀಯ ಗಣಿತ ದಿನ ಆಚರಣೆ ವೇದಿಕೆ ಸಿದ್ಧಪಡಿಸಿದರು. ಬಳಿಕ ವೇದಿಕೆಯಲ್ಲಿ ಹತ್ತಾರು ಲೆಕ್ಕಗಳಿಗೆ ಉತ್ತರಗಳ ಸುರಿಮಳೆಗೈದ ಪುಟಾಣಿ ಚಿರಂತನ್‌ಗೌಡ ಶಿಳ್ಳೆ ಚಪ್ಪಾಳೆ ಗಿಟ್ಟಿಸಿದರೆ, ರ್‍ಯಾಪಿಡ್ ಲೆಕ್ಕಗಳಿಗೆ ಪಟಪಟನೆ ಉತ್ತರಿಸಿದ 5ನೇ ತರಗತಿಯ ಆಯುಷ್ ಪಟೇದ್ ಗಣಿತ ಚಾಂಪಿಯನ್(Math Champ) ಆಗಿ ಹೊರಹೊಮ್ಮಿದನು.

'ನಕ್ಷತ್ರ' ವಾರ್ಷಿಕ ಪ್ರಶಸ್ತಿಯ ರಾಷ್ಟ್ರಮಟ್ಟದ ಚಾಂಪಿಯನ್ ಪ್ರಶಸ್ತಿಯನ್ನು ಪುಟಾಣಿಗಳಾದ ವಿ.ವಿಹಾನ್, ಆಯುಷ್ ಪಟೇದ, ಎಂ.ಡಿ.ಪ್ರತೀಕ್ಷಾ, ಎಸ್.ಮಾನ್ವಿತ್, ವಿನಿತಾ ಎಂ.ಗೌಡ, ಎಸ್.ಗಣಿಕಾ, ಎಂ.ಲಿಶಿತ್ ಗೌಡ ಆರ್.ದೈವಿಕ ಸ್ಕಂದ, ಎನ್.ಎಸ್. ಸಾತ್ವಿಕ್ ಪಡೆದರೆ, ರಾಷ್ಟ್ರಮಟ್ಟದ ಟಾಪರ್ ಪ್ರಶಸ್ತಿಯನ್ನು ಕೆ.ಪಿ.ಧಾನ್ಯಥಾ, ಕಾಶಿನಾಥ್ ಪಿ.ಉಮೇಶ್, ರಿಶಾನ್ ಹರ್ಷ, ಸಿ.ಉಲ್ಲಾಸ್, ಅರ್ನ್ಯ ದೇವರುಪ್ಪಲ, ಅಮೃತಾ ಕುಲಕರ್ಣಿ, ಅಯಾನ್ಶ್ ಶ್ರೀವಾಸ್ತವ, ಎನ್.ಪಿ.ವಿಶ್ರುತ, ಎನ್.ಎಸ್.ವೇದಾಂತ್‌ಗೌಡ, ಜಸ್ನಿಕಾ ಪಳತೀರ್ಥಾಪು, ರೋಹಿತ್ ಎಸ್.ಮೋಹನ್, ಎಂ.ಜಿ. ಅರ್ಜುನ್ ಮಂದಣ್ಣ, ದುಕ್ಷಿತ್ ಸಿ.ರೆಡ್ಡಿ, ವಿ.ಭವಾನಿ ಹಾಗೂ ಜಿ.ಎಸ್.ಅಮಿತ್ ಪಡೆದುಕೊಂಡರು.

ರೋಬೋಟಿಕ್ಸ್ ವಿಭಾಗದಲ್ಲಿ 'ಸ್ಮಾರ್ಟ್ ಬ್ರೀಡ್ಜ್' ರೂಪಿಸಿದ್ದ ವಿದ್ಯಾರ್ಥಿ ರೋಹನ್ ಪಿ.ಗೌಡ, 'ಆಟೋಮ್ಯಾಟಿಕ್ ರೈಲ್ವೆ ಗೇಟ್' ರೂಪಿಸಿದ್ದ ಶೌರ್ಯ ಪಟೇಲ್ ಹಾಗೂ ಮಾನ್ವೀತ್ ನಕ್ಷತ್ರ ವಾರ್ಷಿಕ ಪ್ರಶಸ್ತಿ ಪಡೆದರೆ, ಅತ್ಯುತ್ತಮ ಅಧ್ಯಾಪಕ ಪ್ರಶಸ್ತಿಯನ್ನು ಎಸ್.ವಿನುತಾ ಪಡೆದುಕೊಂಡರು. ಹಾಗೆಯೇ ಗಣಿತ ಅಧ್ಯಯನ ವಿವಿಧ ಆಯಾಮಗಳಲ್ಲಿ ನಡೆಸಲಾದ ಸ್ಪರ್ಧೆಗಳಲ್ಲಿ 200ಕ್ಕೂ ಹೆಚ್ಚು ಮಕ್ಕಳಿಗೆ ಪ್ರಶಸ್ತಿ ನೀಡಲಾಯಿತು. ಸಮಾರಂಭವನ್ನು ಉದ್ಘಾಟಿಸಿದ 'ಮೈಸೂರು ಮಿತ್ರ' ಹಾಗೂ 'ಸ್ಟಾರ್ ಆಫ್ ಮೈಸೂರ್' ಸಂಸ್ಥಾಪಕ ಸಂಪಾದಕರಾದ ಡಾ.ಕೆ.ಬಿ.ಗಣಪತಿ ಪುಟಾಣಿ ಗಣಿತ ಪ್ರವೀಣರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು.

ಮಕ್ಕಳ ಆಸಕ್ತಿ ಗುರ್ತಿಸಿ: ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎನ್‌ಐಇ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮಾಜಿ ಮುಖ್ಯಸ್ಥ ಡಾ.ಕೆ. ಎಸ್.ಚಂದ್ರಶೇಖರ್ ಮಾತನಾಡಿ, ಪೋಷಕರು ತಮ್ಮ ಮಕ್ಕಳಲ್ಲಿನ ಆಸಕ್ತಿಯನ್ನು ಗುರ್ತಿಸಿ ಪ್ರೋತ್ಸಾಹಿಸಬೇಕು. ಮಕ್ಕಳ ನಮ್ಮಿಷ್ಟದಂತೆಯೇ ಇರಬೇಕು, ನಾವಿಷ್ಟ ಪಡುವುದನ್ನೇ ಕಲಿಯಬೇಕು ಎಂದರೆ, ಅವರ ಭವಿಷ್ಯವನ್ನು ನಾವೇ ಹಾಳುಮಾಡಿದಂತಾಗುತ್ತದೆ. ಪ್ರತಿಯೊಂದು ಮಕ್ಕಳಲ್ಲಿಯೂ ಒಂದಲ್ಲಾ ಒಂದು ಕೌಶಲ್ಯತೆ ಇರಲಿದ್ದು, ಅದನ್ನು ಗುರ್ತಿಸಿ, ಪ್ರೋತ್ಸಾಹಿಸುವ ಕಾರ್ಯ ಪೋಷಕರದ್ದಾಗಿದೆ ಎಂದು ಕಿವಿಮಾತು ಹೇಳಿದರು.

ತಮಿಳುನಾಡಿನ ಈರೋಡ್‌ನಲ್ಲಿ ಡಿ.22, 1887 ರಲ್ಲಿ ಜನಿಸಿದ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರಿಗೆ ಗಣಿತ ವಿಷಯದಲ್ಲಿದ್ದ ಒಲವು, ಅಪಾರ ಜ್ಞಾನದಿಂದಾಗಿ ಗಣಿತ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮತ್ತು ಸಾಧನೆಗಳನ್ನು ಸ್ಮರಿಸಲು ಪ್ರತಿ ವರ್ಷ ಡಿ.22 ರಂದು 'ರಾಷ್ಟ್ರೀಯ ಗಣಿತ ದಿನ' ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಹಾಗೆಯೇ ಮಾನವ ಕಂಪ್ಯೂಟರ್ ಎಂದೇ ಖ್ಯಾತಿ ಪಡೆದಿದ್ದ ಶಕುಂತಲಾ ದೇಶವಿಯವರ ಸಾಧನೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಪರಿಸರ ಉಳಿಸಿ: ಕಾರ್ಯಕ್ರಮದ ಆರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮ್ಯಾಥ್ ಜೂನಿಯರ್ ಎಜುಕೇಷನ್ ಸಂಸ್ಥಾಪಕ ಗಣಪತಿ ಎಂ.ಉತ್ತಪ್ಪ, ಷಷ್ಠಿ ಹಬ್ಬದ ದಿನದಂದು ಹುತ್ತದ ಮೇಲೆಲ್ಲಾ ಹಾಲಿನ ಪ್ಲಾಸ್ಟಿಕ್ ಕವರ್‌ಗಳನ್ನು ಹೊದಿಸುತ್ತಿದ್ದೇವೆ. ಸರ್ಕಾರಿ ಬಸ್‌ನಲ್ಲಿ ಕುಳಿತು ಪಾನ್ ಜಗಿದು ಉಗಿಯುತ್ತಾ ನಮ್ಮ ಸುತ್ತಲಿನ ಪರಿಸರವನ್ನು ಹಾಳು ಮಾಡುತ್ತಿದ್ದೇವೆ. ಸಮಾಜದ ಪ್ರತಿಯೊಂದು ವಿಷಯದಲ್ಲೂ ಗಣಿತವಿದ್ದು, ಗಣಿತ ವಿಷಯವನ್ನು ಕಲಿಯುವ ನಾವು ಪರಿಸರ ಉಳಿಸುತ್ತೇವೆ ಎಂದು ಪ್ರಮಾಣ ಮಾಡಬೇಕಗಿದೆ ಎನ್ನುತ್ತಲೇ ನೆರೆದಿದ್ದ ಪುಟಾಣಿಗಳಿಂದ ಪಕೃತಿ ಉಳಿಸುವ ಪ್ರಮಾಣ ಮಾಡಿಸಿದರು. ಇದೇ ವೇಳೆ 60 ಮಿನಿಟ್ ಸ್ಪೀಡ್ ಮ್ಯಾಥ್ ಬುಕ್ ಅನ್ನು ಬಿಡುಗಡೆ ಮಾಡಲಾಯಿತು. ಕಡೆಯಲ್ಲಿ ಗಣಿತಶಾಸ್ತ್ರ ಪ್ರಾಧ್ಯಾಪಕರಾದ ಡಾ.ಎಂ.ಇ.ಶೋಭಾ 'ರಾಷ್ಟ್ರೀಯ ಗಣಿತ ದಿನ' ಹಾಗೂ 'ಗಣಿತ ವಿಷಯದ ಕಲಿಕೆ'ಯ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಮ್ಯಾಥ್ ಜೂನಿಯರ್ ಎಜುಕೇಷನ್ ಸಂಸ್ಥಾಪಕಿ ಕಾವೇರಿ ಮತ್ತಿತರರು ಉಪಸ್ಥಿತರಿದ್ದರು.



ಮೈಸೂರು ಕಲಾಮಂದಿರದಲ್ಲಿ ಮ್ಯಾಥ್ ಜೂನಿಯರ್ ಎಜುಕೇಷನ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ 'ರಾಷ್ಟ್ರೀಯ ಗಣಿತ ದಿನ' ಆಚರಣೆ ಹಾಗೂ 'ನಕ್ಷತ್ರ' ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 5ನೇ ತರಗತಿ ವಿದ್ಯಾರ್ಥಿ ಆಯುಷ್ ಪಟೇದ್‌ಗೆ ಗಣಿತ ಚಾಂಪಿಯನ್ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು. 'ಮೈಸೂರು ಮಿತ್ರ' ಹಾಗೂ 'ಸ್ಟಾರ್ ಆಫ್ ಮೈಸೂರ್' ಸಂಸ್ಥಾಪಕ ಸಂಪಾದಕರಾದ ಡಾ.ಕೆ.ಬಿ.ಗಣಪತಿ, ಎನ್‌ಐಇ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮಾಜಿ ಮುಖ್ಯಸ್ಥ ಡಾ.ಕೆ.ಎಸ್.ಚಂದ್ರಶೇಖರ್, ಗಣಿತಜ್ಞೆ ಡಾ.ಎಂ.ಇ.ಶೋಭಾ, ಮ್ಯಾಥ್ ಜೂನಿಯರ್ ಎಜುಕೇಷನ್ ಸಂಸ್ಥಾಪಕರಾದ ಗಣಪತಿ ಎಂ.ಉತ್ತಪ್ಪ, ಕಾವೇರಿ ಉಪಸ್ಥಿತರಿದ್ದರು.

ಗಣಿತವಿಲ್ಲದೆ ಇತರೆ ವಿಶೇಷತೆಗಳಿಗೆ ಸ್ವರೂಪವಿಲ್ಲ: ಕೆಬಿಜಿ

ಗಣಿತವಿಲ್ಲದೆ ಇತರೆ ವಿಶೇಷತೆಗಳಿಗೆ ಸ್ವರೂಪ ಇರುವುದಿಲ್ಲ. ಯಾವುದೇ ಕ್ಷೇತ್ರವಾದರೂ ಗಣಿತಶಾಸ್ತ್ರಕ್ಕೆ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಲೆಕ್ಕಚಾರ ದೈನಂದಿನ ಜೀವನದಲ್ಲಿ ಅತ್ಯವಶ್ಯಕವಾಗಿ ಬೇಕಾಗಿರುವ ಜ್ಞಾನವಾಗಿದ್ದು, ಮಕ್ಕಳ ಶಾಲಾ ಶುಲ್ಕ ಕಟ್ಟಲು, ಬ್ಯಾಂಕ್‌ನಲ್ಲಿ ಹಣ ಹಾಕಲು ಅಥವಾ ತೆಗೆದುಕೊಳ್ಳುವುದಕ್ಕಾದರು ಗಣಿತದ ಸಾಮಾನ್ಯ ಜ್ಞಾನವಾದರೂ ಇರಬೇಕು ಎಂದು 'ಮೈಸೂರು ಮಿತ್ರ' ಹಾಗೂ 'ಸ್ಟಾರ್ ಆಫ್ ಮೈಸೂರ್' ಸಂಸ್ಥಾಪಕ ಸಂಪಾದಕರಾದ ಡಾ.ಕೆ.ಬಿ.ಗಣಪತಿ ಸಲಹೆ ನೀಡಿದರು.

ಗಣಿತಶಾಸ್ತ್ರದಲ್ಲಿ ನುರಿತ ಸಾಕಷ್ಟು ಮಂದಿ ಸಾಧನೆ ಮಾಡಿದ್ದಾರೆ. ನಾನು ಕೂಡ ಒಂದಷ್ಟು ಸಾಧಕರ ಬಗ್ಗೆ ಅಧ್ಯಯನ ಮಾಡಿದ್ದು, ಅವರಲ್ಲಿ ರಿಲಾಯನ್ಸ್ ಇಂಡಸ್ಟ್ರೀಸ್ ಸ್ಥಾಪಕರಾದ ಅಂಬಾನಿ, ಗಣಿತಶಾಸ್ತ್ರದಲ್ಲಿ ಪ್ರಾವೀಣ್ಯತೆ ಪಡೆದಿದ್ದರು. ಆದ್ದರಿಂದಲೇ ಅವರಿಂದ ದೊಡ್ಡಮಟ್ಟದ ಸಾಧನೆ ಮಾಡಲು ಸಾಧ್ಯವಾಯಿತು. ಆದ್ದರಿಂದ ಇತರೆ ವಿಷಯಗಳಿಂತಲೂ ಗಣಿತ ಅತೀ ಅವಶ್ಯ ವಿಷಯವಾಗಿದೆ. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆಗೆ, ಪ್ರಶಸ್ತಿ ಪಡೆದ ಮಕ್ಕಳಿಗೆ ಹಾಗೂ ಕಲಿಕೆಗೆ ಪ್ರೋತ್ಸಾಹ ನೀಡುತ್ತಿರುವ ಪೋಷಕರಿಗೆ ಶುಭಾಷಯ ತಿಳಿಸಿದರು.


ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ



ಮೈಸೂರು, ಡಿ.22(ಎಂಕೆ)– ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಶುಕ್ರವಾರ ಸಂಜೆ 6 ಗಂಟೆಗೆ ಸುಮಾರಿಗೆ ವಸ್ತುಪ್ರದರ್ಶನ ಆವರಣದಲ್ಲಿನ(ಜ್ಯೂ ಪಾರ್ಕಿಂಗ್ ಕಡೆ) ವಿದ್ಯುತ್ ನಿಯಂತ್ರಣ ಕೊಠಡಿಯಲ್ಲಿದ್ದ ವಯರ್‌ಗಳ ಒಂದಕ್ಕೊಂದು ತಗುಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಪರಿಣಾಮ ಕೆಲಕಾಲ ಕೊಠಡಿಯಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಆತಂಕ ಸೃಷ್ಟಿಯಾಯಿತು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವಸ್ತುಪ್ರದರ್ಶನ ಪ್ರಾಧಿಕಾರದ ಎಲೆಕ್ಟ್ರಿಕಲ್ ಸಿಬ್ಬಂದಿ ಪರಿಶೀಲನೆ ನಡೆಸಿ, ಶಾರ್ಟ್ ಸರ್ಕ್ಯೂಟ್‌ನಿಂದ ಸುಟ್ಟುಹೋಗಿದ್ದ ವಯರ್‌ಗಳನ್ನು ಬದಲಾವಣೆ ಮಾಡಿದರು. ಆಕಸ್ಮಿಕ ಶಾರ್ಟ್ ಸರ್ಕ್ಯೂಟ್‌ನಿಂದಾಗಿ 2 ಗಂಟೆಗೂ ಹೆಚ್ಚು ಕಾಲ ವಸ್ತುಪ್ರದರ್ಶನ ಅರ್ಧಭಾಗದಲ್ಲಿ ಕತ್ತಲೆ ಆವರಿಸಿದ್ದ ಪ್ರವಾಸಿಗರು ಸರಿಯಾಗಿ ಮಳಿಗೆಗಳನ್ನು ವೀಕ್ಷಣೆ ಮಾಡಲಾಗದೆ ಬೇಸರದಿಂದ ಹೊರನಡೆಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು.

ಅಪಘಾತದಿಂದ ಪ್ರಜ್ಞಾಹೀನರಾಗಿದ್ದ ಅಯ್ಯಪ್ಪ ಮಾಲಧಾರಿ ರಕ್ಷಣೆಗೆ ಮುಂದಾದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್




ಮೈಸೂರು, ಡಿ.22(ಎಸ್‌ಬಿಡಿ)– ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಯ್ಯಪ್ಪಸ್ವಾಮಿ ಮಾಲಧಾರಿಯೊಬ್ಬರನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ತಮ್ಮ ಕಾರಿನಲ್ಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸುವ ಮೂಲಕ ಸಾಮಾಜಿಕ ಜವಾಬ್ದಾರಿ ಮೆರೆದರು.

ಮೈಸೂರಿನ ಚಾಮರಾಜ ಜೋಡಿರಸ್ತೆಯ ಪಂಡಿತ್ ನಾರಾಯಣಾಚಾರ್ಯ ಕಲ್ಯಾಣ ಮಂಟಪದ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಅಯ್ಯಪ್ಪಸ್ವಾಮಿ ಮಾಲಧಾರಿಯೊಬ್ಬರು, ಏಕಾಏಕಿ ಅಡ್ಡಬಂದ ವ್ಯಕ್ತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿಬಿದ್ದರು. ಘಟನೆಯಿಂದ ಮಾಲಧಾರಿ ಪ್ರಜ್ಞೆ ಕಳೆದುಕೊಂಡಿದ್ದರಿಂದ ಅವರ ಸಹಾಯಕ್ಕೆ ಧಾವಿಸಲು ಸಾರ್ವಜನಿಕರು ಹೋಗಲು ಹೆದರಿದ್ದರು.

ಈ ವೇಳೆ ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಜನ ಜಮಾಯಿಸಿದ್ದನ್ನು ಕಂಡು ಕಾರು ನಿಲ್ಲಿಸಿದರು. ಮಾಲಧಾರಿಯೊಬ್ಬರು ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ತಮ್ಮೊಡನಿದ್ದವರಿಗೆ ಸೂಚಿಸಿದರು. ಆಂಬುಲೆನ್ಸ್ ಬರಲು ಸಮಯ ಬೇಕಾಗಬಹುದು ಎಂದು ತಮ್ಮ ಕಾರಿನಲ್ಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿ, ಚಿಕಿತ್ಸೆ ಕೊಡಿಸಿದರು.

ನಾಳೆ ಹನುಮ ಜಯಂತಿ



ಶ್ರೀರಂಗಪಟ್ಟಣ, ಡಿ. 22– ತಾಲೂಕಿನ ಹೊಸ ಆನಂದೂರು ಗ್ರಾಮದ ಮಾರುತಿನಗರದಲ್ಲಿರುವ ಶ್ರೀ ವಿಶ್ವರೂಪ ಮಾರುತಿ ದೇವಸ್ಥಾನದ 23ನೇ ವಾರ್ಷಿಕೋತ್ಸವ ಹಾಗೂ ಶ್ರೀ ಹನುಮ ಜಯಂತಿ ಮಹೋತ್ಸವವನ್ನು ಡಿ. 24ರಂದು ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 8.30ರಿಂದ 9.30ರವರೆಗೆ ಅಭಿಷೇಕ, 10.30ಕ್ಕೆ ಮಹಾಮಂಗಳಾರತಿ, 11ರಿಂದ 12.30ರವರೆಗೆ ಪ್ರಸಾದ ವಿನಿಯೋಗ ನಡೆಯುವುದು. ಹೆಚ್ಚಿನ ವಿವರಗಳಿಗಾಗಿ ಎಸ್.ಯು. ಕೃಷ್ಣಸ್ವಾಮಿ (9480362409) ಅವರನ್ನು ಸಂಪರ್ಕಿಸಬಹುದು.

ಮೈಸೂರು ವಿಶ್ವವಿದ್ಯಾನಿಲಯ

(ನ್ಯಾಕ್ ಸಂಸ್ಥೆಯ ಮರು ಮಾನ್ಯತೆಯಲ್ಲಿ 'ಎ' ಗ್ರೇಡ್ ಪಡೆದಿದೆ)
(ಎನ್‌ಐಆರ್‌ಎಫ್–2022: ವಿಶ್ವವಿದ್ಯಾನಿಲಯ ವರ್ಗದಲ್ಲಿ 33ನೇ ಸ್ಥಾನ ಮತ್ತು ಒಟ್ಟಾರೆ ವರ್ಗದಲ್ಲಿ 54ನೇ ಸ್ಥಾನ)
Estd 1916
ಕುಲಸಚಿವ (ಪರೀಕ್ಷಾಂಗ)ರವರ ಕಛೇರಿ, ವಿಶ್ವವಿದ್ಯಾನಿಲಯ ಕಾರ್ಯಸೌಧ, ಕ್ರಾಫರ್ಡ್ ಭವನ, ಮೈಸೂರು–570 005


ಸಂಖ್ಯೆ: ಪವಿ.6.7/180/2021–22 ದಿನಾಂಕ: 20–12–2023

ಟೆಂಡರ್ ಪ್ರಕಟಣೆ E-Procurement Portal ಮುಖಾಂತರ ಮಾತ್ರ


ಮಾನ್ಯ ಕುಲಪತಿಯವರ ಆದೇಶದ ಮೇರೆಗೆ, ಕುಲಸಚಿವ(ಪರೀಕ್ಷಾಂಗ)ರವರು ಮೈಸೂರು ವಿಶ್ವವಿದ್ಯಾನಿಲಯದ ಪರೀಕ್ಷಾ ವಿಭಾಗದಲ್ಲಿ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿರುವ ಉಪಯೋಗಿಸಲಾದ ಹಳೆಯ ಉತ್ತರಪತ್ರಿಕೆಗಳನ್ನು ಯಾವ ಸ್ಥಿತಿಯಲ್ಲಿ ಇದೆಯೋ ಅದೇ ಸ್ಥಿತಿಯಲ್ಲಿಯೇ ಇ–ಪ್ರೋಕ್ಯೂರ್‌ಮೆಂಟ್ ಮೂಲಕ ವಿಲೇವಾರಿ ಮಾಡಲು ಪೇಪರ್ ಮಿಲ್ಸ್ ಉದ್ದಿಮೆದಾರರು ಹಾಗೂ ಹಳೆಯ ಪೇಪರ್ ವ್ಯಾಪರಿಗಳಿಂದ ಟೆಂಡರ್‌ನ್ನು ಆಹ್ವಾನಿಸಲಾಗಿದೆ. ಮಾಡಲಾದ ಟೆಂಡರ್‌ನ್ನು **ದಿನಾಂಕ: 05–01–2024 ಸಾಯಂಕಾಲ 5.30ಗಂಟೆಯವರೆಗೆ, ಕುಲಸಚಿವ(ಪರೀಕ್ಷಾಂಗ), ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು.** ಇವರಿಗೆ ಸಲ್ಲಿಸತಕ್ಕದ್ದು ಮತ್ತು ಸ್ವೀಕರಿಸಲಾದ ಟೆಂಡರ್‌ಗಳನ್ನು **ದಿನಾಂಕ:08–01–2024 ರಂದು ಬೆಳಿಗ್ಗೆ 11.00ಗಂಟೆಗೆ (ರಜಾ ದಿನಗಳನ್ನು ಹೊರತುಪಡಿಸಿ) ವಿಶ್ವವಿದ್ಯಾನಿಲಯದ ಕುಲಸಚಿವ(ಪರೀಕ್ಷಾಂಗ), ಪರೀಕ್ಷಾ ವಿಭಾಗದ ಕ್ರಾಫರ್ಡ್‌ಭವನ ಇವರ ಸಮಕ್ಷಮದಲ್ಲಿ ಟೆಂಡರ್‌ನ್ನು ತೆರೆಯಲಾಗುವುದು. ಟೆಂಡರ್ ಇಂಡೆಂಟ್ ನಂ. UOM/2023-24/SE009**

ಹೆಚ್ಚಿನ ವಿವರಗಳಿಗೆ **Web Site: https://kppp.karnataka.gov.in**ನ್ನು ವೀಕ್ಷಿಸುವುದು ಅಥವಾ **ದೂರವಾಣಿ ಸಂಖ್ಯೆ: 0821–2419214, 2419204,** ಅನ್ನು ಸಂಪರ್ಕಿಸುವುದು.

ಸಹಿ/–
ಕುಲಸಚಿವರು (ಪರೀಕ್ಷಾಂಗ)








ಚಾಮುಂಡೇಶ್ವರಿಗೆ ಪುಷ್ಪಾರ್ಚನೆಯೊಂದಿಗೆ 10 ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಚಾಲನೆ



ಅರಮನೆ ಮುಂಭಾಗ ಸಾಂಸ್ಕೃತಿಕ ಸಂಭ್ರಮ

ಫಲಪುಷ್ಪ ಪ್ರದರ್ಶನದ ಅಂಗವಾಗಿ ಅರಮನೆ ಮುಂಭಾಗದ ಆಕರ್ಷಕ ವೇದಿಕೆಯಲ್ಲಿ ಡಿ.25ರವರೆಗೆ ಸಾಂಸ್ಕೃತಿಕ ಸಂಭ್ರಮ ಏರ್ಪಡಿಸಲಾಗಿದ್ದು, ಮೊದಲ ದಿನವಾದ ಶುಕ್ರವಾರ ಎ.ಎಂ.ಗುರುರಾಜ್ ಹಾಗೂ ತಂಡದವರಿಂದ ವಾದ್ಯ ಸಂಗೀತ, ಎ.ಆರ್.ಕಲಾತಂಡದವರಿಂದ ಮೈಸೂರು ಸಂಸ್ಥಾನದ ನಾಡಗೀತೆ ಕಾಯೋಶ್ರೀ ಗೌರಿ ಕರುಣಾಲಹರಿಗೀತ ಗಾಯನದ ಜೊತೆಗೆ ಹಿನ್ನೆಲೆ ಗಾಯಕ ಮನೋ ಅವರು ಸಂಗೀತ ಸಂಜೆ ನಡೆಸಿಕೊಟ್ಟರು. ಹಲವು ಪ್ರಸಿದ್ಧ ಗೀತೆಗಳನ್ನು ಹಾಡಿ, ನೆರೆದಿದ್ದ ಸಹಸ್ರಾರು ಮಂದಿಯ ಮನ ತಣಿಸಿದರು.

ಡಿ.31ರವರೆಗೆ ಫಲಪುಷ್ಪ ಪ್ರದರ್ಶನ

ಕ್ರಿಸ್‌ಮಸ್ ಹಾಗೂ ಹೊಸವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅರ ಮನೆ ಮಂಡಳಿ ವತಿಯಿಂದ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಡಿ.31ರವರೆಗೆ ಕಣ್ತುಂಬಿಕೊಳ್ಳಬಹುದು. ಡಿ.25ರವರೆಗೆ ನಿತ್ಯ ಸಂಜೆ 5.45ರಿಂದ ಹೃನ್ಮನ ತಣಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಸ್ವಾದಿಸಬಹುದು. ವಿದ್ಯುತ್ ದೀಪಾಲಂಕಾರದಲ್ಲಿ ಅರಮನೆ ಸೊಬಗನ್ನೂ ಕಣ್ತುಂಬಿಕೊಳ್ಳಬಹುದು.



ಮೂರನೇ ಪುಟದಿಂದ

ಬಳಿಕ ಸಿಎಂ ಸಿದ್ದರಾಮಯ್ಯನವರು ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ, ಒಂದು ಸುತ್ತು ಹಾಕಿ ಕಣ್ತುಂಬಿಕೊಂಡು ಖುಷಿಪಟ್ಟರು. ಸಿರಿಧಾನ್ಯಗಳಿಂದ ನಿರ್ಮಿಸಿರುವ ಮಹಾರಾಜರುಗಳ ಪ್ರತಿಮೆ ವೀಕ್ಷಣೆ ವೇಳೆ, ಚಂಚಲ ಮತ್ತು ಪ್ರೀತಿ ಆನೆಗಳು ಗಣ್ಯರಿಗೆ ಪುಷ್ಪವೃಷ್ಟಿಯೊಂದಿಗೆ ನಮಿಸಿದವು. ರಾಜಪರಂಪರೆಯನ್ನು ನೆನಪಿಸುವ ಹಳೆಯ ಛಾಯಾಚಿತ್ರಗಳು, ಬೊಂಬೆ ಮನೆಯನ್ನು ಕುತೂಹಲದಿಂದ ಕಣ್ತುಂಬಿಕೊಂಡ ಸಿಎಂ, ಪರದೆಯಲ್ಲಿ ಪ್ರಸಾರವಾಗುತ್ತಿದ್ದ ಅಪರೂಪದ ಸಾಕ್ಷ್ಯಚಿತ್ರವನ್ನು 10 ನಿಮಿಷಕ್ಕೂ ಹೆಚ್ಚು ಕಾಲ ವೀಕ್ಷಿಸಿದರು. ಬೊಂಬೆ ಮನೆ ಸಮೀಪದಲ್ಲೇ ನಿರ್ಮಿಸಿದ್ದ ಪುಟ್ಟ ಅಖಾಡದಲ್ಲಿ ಪೈಲ್ವಾನರು ಸೆಣಸಾಡಿದ್ದನ್ನು ವೀಕ್ಷಿಸಿದರು. ಸೆಲ್ಫೀ ಪಾಯಿಂಟ್‌ನಲ್ಲಿ ನಿಂತು ಫೋಟೋ ತೆಗೆಸಿಕೊಂಡು ಸಂಭ್ರಮಪಟ್ಟರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನಪರಿಷತ್ ಸದಸ್ಯರಾದ ಡಾ.ಡಿ. ತಿಮ್ಮಯ್ಯ, ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಡಿಐಜಿ ಡಾ.ಎಂ.ಬಿ.ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಸೇರಿದಂತೆ ಹಲವು ಗಣ್ಯರು ಮುಖ್ಯಮಂತ್ರಿಗಳೊಂದಿಗಿದ್ದರು.




ಪುಷ್ಪಕಾಶಿಯಲ್ಲಿ ದೈವಕ್ಷೇತ್ರ: ಯುನೆಸ್ಕೋ ವಿಶ್ವಪರಂಪರೆಯ ತಾಣಗಳ ಪಟ್ಟಿ ಸೇರಿರುವ ಮೈಸೂರು ಜಿಲ್ಲೆಯ ಸೋಮನಾಥಪುರದ ಶ್ರೀ ಚನ್ನಕೇಶವ ದೇವಾಲಯ ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಕೇಂದ್ರಬಿಂದುವಾಗಿದೆ. ಬಣ್ಣ ಬಣ್ಣಗಳ ಹೂಗಳಿಂದ ನಿರ್ಮಾಣವಾಗಿರುವ ಈ ದೇವಾಲಯವನ್ನು ನೋಡಿದಾಕ್ಷಣ ಮನಸ್ಸಿನಲ್ಲಿ ಭಕ್ತಿ ಸಂಚಲನ ಉಂಟಾಗುತ್ತದೆ. ಹೂಗಳಿಂದ ರೂಪಿತವಾದ ಬೃಹತ್ ಶಿವಲಿಂಗದ ಬಳಿ 'ಓಂ ನಮಃ ಶಿವಾಯ' ಪಠಣ ನಿರಂತರವಾಗಿದೆ. ಮತ್ತೊಂದು ಬದಿಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಒಟ್ಟಾರೆ ಫಲಪುಷ್ಪ ಪ್ರದರ್ಶನದಲ್ಲಿ ಸ್ವಲ್ಪ ದೂರ ಕ್ರಮಿಸುತ್ತಿದ್ದಂತೆ ದೈವಕ್ಷೇತ್ರಕ್ಕೆ ಹೋದಂತಹ ಭಾವ ಮೂಡುತ್ತದೆ.

ಸಿರಿಧಾನ್ಯದ ಸೊಬಗು: ಸಿರಿಧಾನ್ಯದಿಂದ ಪಡಿಮೂಡಿದ ಹಂಪಿ ಕಲ್ಲಿನ ರಥ, ಶ್ರೀ ವಿರೂಪಾಕ್ಷ ಸ್ವಾಮಿ, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ರಾಣಿ ಕೆಂಪನಂಜಮ್ಮಣಿ ಹಾಗೂ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪ್ರತಿಕೃತಿಗಳು ಅತ್ಯಾಕರ್ಷಕವಾಗಿವೆ.

ಅರ್ಜುನನಿಗೆ ನಮನ: ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ ಅರ್ಜುನ, ತಿಂಗಳ ಹಿಂದೆ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅಗಲಿದ. ಆದರೂ ಎಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ಕ್ಯಾಪ್ಟನ್ ಆಗಿ ನೆಲೆಸಿರುವ ಅರ್ಜುನನಿಗೆ ಫಲಪುಷ್ಪ ಪ್ರದರ್ಶನದಲ್ಲಿ ಶ್ರದ್ಧಾಂಜಲಿ ಸಮರ್ಪಿಸಲಾಗಿದೆ. ಕೆಂಪು ಗುಲಾಬಿಗಳಿಂದ ಸೊಂಡಿಲು ಮೇಲೆತ್ತಿರುವಂತೆ ಅರ್ಜುನನ ಪ್ರತಿಕೃತಿಯನ್ನು ನಿರ್ಮಿಸಲಾಗಿದೆ. ಹಾಗೆಯೇ ವನ್ಯಜೀವಿ ಛಾಯಾಗ್ರಾಹಕ ಬಿ.ಎಸ್.ರವಿಶಂಕರ್ ಹಾಗೂ ಹಿರಿಯ ಪತ್ರಕರ್ತ ಕೆ.ಶಶಿಕುಮಾರ್ ಆಯೋಜಿಸಿರುವ 'ಅರ್ಜುನ ಸವಿನೆನಪು ವಿಶೇಷ ಛಾಯಾಚಿತ್ರ ಪ್ರದರ್ಶನ'ದಲ್ಲಿ ಅರ್ಜುನನ ಅಪರೂಪದ ಚಿತ್ರಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ವಿವಿಧ ಫೋಟೋ ಪಾಯಿಂಟ್‌ಗಳು: ಹೂಗಳಿಂದ ನಿರ್ಮಾಣವಾದ ಸ್ಲ್ಯಾಂಟಿಂಗ್ ಫ್ಲವರ್ ಪಾಟ್, ದೂರದರ್ಶಕಗಳು, ಬಲೂನು ಆಕೃತಿಗಳ ಫೋಟೋ ಪಾಯಿಂಟ್, ಬಟರ್ ಫ್ಲೈ ಫೋಟೋ ಪಾಯಿಂಟ್, ಸೆಲ್ಫಿ ಪಾಯಿಂಟ್, ಈಗಲ್ ಫೆದರ್ ಫೋಟೋ ಪಾಯಿಂಟ್, ಡಾ.ರಾಜ್ ಕುಮಾರ್ ಅವರು ಎತ್ತುಗಳಲ್ಲಿ ಉಳುಮೆ ಮಾಡುತ್ತಿರುವುದು, ಹಳೆಯ ಟಾಂಗಾ ಗಾಡಿ, ಕರ್ನಾಟಕ ಭೂಪಟ, ಹೃದಯ ಮಾದರಿ ಫೋಟೋ ಪಾಯಿಂಟ್ ಹೀಗೆ ಸವಿನೆನಪುಗಳನ್ನು ಕ್ಯಾಮರಾದಲ್ಲಿ ಸೆರೆಯಿಟ್ಟುಕೊಳ್ಳುವವರಿಗೆ ಸಾಕಷ್ಟು ತಾಣಗಳು ಇಲ್ಲಿವೆ. ಚೋಟಾ ಬೀಮ್, ಪೋಕಿಮ್ಯಾನ್, ಸ್ಪೈಡರ್ ಮ್ಯಾನ್, ಶಕ್ತಿಮಾನ್, ಡಾಲ್ಫಿನ್, ಹೂ ಅಣಬೆ ಹೀಗೆ ಮಕ್ಕಳಿಗೂ ಇಷ್ಟವಾಗುವ ಹಲವು ಆಕೃತಿಗಳು ಕೈಬೀಸಿ ಕರೆಯುತ್ತವೆ.

ಹಣ್ಣು-ತರಕಾರಿ ಕೆತ್ತನೆ: ತರಕಾರಿ ಹಾಗೂ ಹಣ್ಣುಗಳ ಮೇಲಿನ ಕೆತ್ತನೆ ಮನಸೂರೆಗೊಳ್ಳುತ್ತದೆ. ಮಹಾತ್ಮ ಗಾಂಧಿ, ಸುಭಾಷ್ ಚಂದ್ರಬೋಸ್, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಜಯಚಾಮರಾಜೇಂದ್ರ ಒಡೆಯರ್, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ದ.ರಾ.ಬೇಂದ್ರೆ ಅವರಂತಹ ಹಲವು ಮಹನೀಯರ ಭಾವಚಿತ್ರಗಳು ಹಣ್ಣು-ತರಕಾರಿಗಳ ಮೇಲೆ ಪಡಿಮೂಡಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ರಾಹುಲ್ ಗಾಂಧಿ ಅವರ ಚಿತ್ರಗಳನ್ನೂ ಕೆತ್ತಲಾಗಿದೆ. ಗ್ರಹಗಳಿಗೆ ಅನುಗುಣವಾದ ಮರಗಳು, ಔಷಧಿ ಸಸ್ಯಗಳನ್ನೂ ಇಲ್ಲಿ ಅಚ್ಚುಕಟ್ಟಾಗಿ ಜೋಡಿಸಲಾಗಿದೆ. 35ಕ್ಕೂ ಹೆಚ್ಚು ವಿಧದ ಸುಮಾರು 4 ಲಕ್ಷ ವರ್ಣಮಯ ಹೂಗಳು ಹಾಗೂ ಗಿಡಗಳಿಂದ ನಿರ್ಮಾಣವಾಗಿರುವ ಪುಷ್ಪಕಾಶಿಯಲ್ಲಿ ಬ್ರ್ಯಾಂಡ್ ಮೈಸೂರು ಲೋಗೋವನ್ನೂ ಪ್ರದರ್ಶಿಸಲಾಗಿದೆ.

ಗೌಡರೊಂದಿಗೆ ಸಂತಸದ ಕ್ಷಣ!



ಶುಕ್ರವಾರ ನವದೆಹಲಿಯಿಂದ ಬೆಂಗಳೂರಿಗೆ ಸಂಸದ ಪ್ರತಾಪ್‌ಸಿಂಹ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಒಂದೇ ವಿಮಾನದಲ್ಲಿ ಆಗಮಿಸಿದರು

ಮೈಸೂರಿನಲ್ಲೇ ವಾಸ್ತವ್ಯ ಹೂಡಿರುವ ದೆಹಲಿ ಪೊಲೀಸರು

ಪತ್ರಕರ್ತರನ್ನು ನೋಡುತ್ತಿದ್ದಂತೆ ಪೇರಿ ಕಿತ್ತ ಸೂರಪ್ಪ

ಮೈಸೂರು, ಡಿ.22(ಬಿಎಲ್‌ಯು)- ಸಂಸತ್ ಭವನದಲ್ಲಿ ಲೋಕಸಭೆಯ ಕಾರ್ಯ ಕಲಾಪ ವೇಳೆ ಸದನಕ್ಕೆ ಹಾರಿ ಕಲರ್ ಗ್ಯಾಸ್ ಸ್ಫೋಟಿಸಿದ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ತನಿಖೆ ಮಾಡುತ್ತಿರುವ ದೆಹಲಿ ಪೊಲೀಸ್ ಅಧಿಕಾರಿಗಳು ನಗರದಲ್ಲೇ ವಾಸ್ತವ್ಯ ಹೂಡಿದ್ದಾರೆ. ದೆಹಲಿ ಪೊಲೀಸರ ವಿಚಾರಣೆ ಬಗ್ಗೆ ಪ್ರತಿಕ್ರಿಯೆ ಕೇಳಲು ಸಲೂನ್ ಬಳಿ ಹೋದಾಗ ಮನೋರಂಜನ್ ಪರಿಚಯಸ್ಥ ಸೂರಪ್ಪ ಪತ್ರಕರ್ತರನ್ನು ನೋಡುತ್ತಿದ್ದಂತೆ ಪೇರಿ ಕಿತ್ತಿದ್ದಾನೆ.

ಕಲರ್ ಗ್ಯಾಸ್ ಸ್ಫೋಟಿಸಿದ ಮನೋರಂಜನ್ ಜೊತೆ ಹಣಕಾಸು ವ್ಯವಹಾರ ನಡೆಸುತ್ತಿದ್ದ ಮೈಸೂರಿನ ವಿಜಯನಗರದ ಸಲೂನ್ ಮಾಲೀಕ ಸೂರಪ್ಪನನ್ನು ದೆಹಲಿ ಪೊಲೀಸರು ನಿನ್ನೆ ತನಕ ಮೂರು ದಿನಗಳ ಕಾಲ ವಿಚಾರಣೆಗೊಳಪಡಿಸಿದ್ದರು. ಸೂರಪ್ಪನ ಜೊತೆಗೆ ಮನೋರಂಜನ್‌ನ ಮತ್ತೊಬ್ಬ ಸ್ನೇಹಿತನನ್ನು ಕೂಡ ವಿಚಾರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಯಾರನ್ನೂ ವಿಚಾರಣೆ ಮಾಡದ ದೆಹಲಿ ಪೊಲೀಸ್ ಅಧಿಕಾರಿಗಳು ವಿಜಯನಗರ ಸುತ್ತಮುತ್ತ ವಾಹನದಲ್ಲಿ ಸುತ್ತಾಡುತ್ತಿದ್ದ ದೃಶ್ಯ ಕಂಡು ಬಂದಿತು. ಈ ಮೂಲಕ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿತರರ ಪತ್ತೆಗಾಗಿ ಅಧಿಕಾರಿಗಳು ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸೂರಪ್ಪನನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ವೇಳೆ ಆತ ನೀಡಿರುವ ಮಾಹಿತಿ ಕಲೆ ಹಾಕಿರುವ ದೆಹಲಿ ಪೊಲೀಸರು ಇಂದು ಲಿಖಿತ ರೂಪದಲ್ಲಿ ಅದನ್ನು ಇಂದು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ಪೊಲೀಸರ ವಿಚಾರಣೆ ಬಗ್ಗೆ ಪ್ರತಿಕ್ರಿಯೆ ಕೇಳಲು ಸಲೂನ್ ಬಳಿ ಹೋದಾಗ ಪತ್ರಕರ್ತರನ್ನು ನೋಡುತ್ತಿದ್ದಂತೆ ಸೂರಪ್ಪ ಪೇರಿ ಕಿತ್ತಿದ್ದಾನೆ. ತರುವಾಯ ಸೂರಪ್ಪ ಇಂದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಹಲವು ಅನುಮಾನಗಳಿಗೆಡೆ ಮಾಡಿದೆ.

ದೆಹಲಿ ಪೊಲೀಸ್ ಅಧಿಕಾರಿಗಳು ಇನ್ನು ಕೆಲವು ದಿನಗಳ ಕಾಲ ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಮತ್ತಷ್ಟು ಮಾಹಿತಿ ಕಲೆ ಹಾಕಲಿದ್ದಾರೆ. ಈ ಪ್ರಕರಣದಲ್ಲಿ ಮತ್ಯಾರಾದರೂ ಭಾಗಿಯಾಗಿದ್ದಾರಾ ಎಂದು ತನಿಖೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.



ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ವತಿಯಿಂದ 2024 ರ ಕ್ಯಾಲೆಂಡರ್ ಅನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಪ್ರಭಾವತಿ ಎಂ. ಹಿರೇಮಠ ಬಿಡುಗಡೆ ಮಾಡಿದರು. ಒಂದನೇ ಜಿಲ್ಲಾ ನ್ಯಾಯಾಧೀಶರಾದ ಡಿ. ಪುಟ್ಟಸ್ವಾಮಿ, ಸಂಘದ ಅಧ್ಯಕ್ಷ ಎಂ.ವಿ. ಶೇಷಾದ್ರಿ, ನಿರ್ದೇಶಕರು ಇತರರು ಉಪಸ್ಥಿತರಿದ್ದಾರೆ.

ಸಿರಿಧಾನ್ಯ ಮೇಳಕ್ಕೆ ಯಶಸ್ವಿ ತೆರೆ



ಮೈಸೂರು, ಡಿ.22(ಎಂಕೆ)- ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ಆಯೋಜಿಸಿದ್ದ 3 ದಿನಗಳ ಸಿರಿಧಾನ್ಯ ಮೇಳಕ್ಕೆ ಯಶಸ್ವಿ ತೆರೆಬಿದ್ದಿತು.

ಸಿರಿಧಾನ್ಯ ಬೆಳೆಗಾರರು, ರೈತ ಉತ್ಪಾದಕ ಕಂಪನಿಯ ಪ್ರತಿನಿಧಿಗಳು, ವಿಜ್ಞಾನಿಗಳು, ರೈತರು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಸಂಸ್ಕರಣೆದಾರರು ಹಾಗೂ ವಹಿವಾಟುದಾರರು ಭಾಗವಹಿಸಿದ್ದ ಸಿರಿಧಾನ್ಯ ಮೇಳದಲ್ಲಿ 'ಪಡಿತರ ವ್ಯವಸ್ಥೆ ಮೂಲಕ ಸಿರಿಧಾನ್ಯ ವಿತರಣೆ', 'ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ಧನ ಹಾಗೂ ವೈಜ್ಞಾನಿಕ ದರದಲ್ಲಿ ಸಿರಿಧಾನ್ಯ ಖರೀದಿ', ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ಕೊಡುವುದಲ್ಲದೆ ಸಿರಿಧಾನ್ಯ ಬಳಕೆಯನ್ನು ಜನಪ್ರಿಯಗೊಳಿಸಿ ಪೌಷ್ಟಿಕ ಭದ್ರತೆ ಒದಗಿಸಲು ಮುಂದಾಗಬೇಕು ಎಂದು ಆಗ್ರಹಿಸಲಾಯಿತು.

ಅತ್ಯಂತ ಕಡಿಮೆ ದರಕ್ಕೆ ಮಾರಾಟವಾಗುತ್ತಿದ್ದ ಸಿರಿಧಾನ್ಯಗಳು ಈಗ ಉತ್ತಮ ದರ ಪಡೆದಿವೆ. ಜನರಲ್ಲಿ ಸಿರಿಧಾನ್ಯ ಸೇವನೆಯ ಪ್ರಯೋಜನದ ಕುರಿತು ಮೂಡಿದ ಅರಿವಿನಿಂದಾಗಿ ಸಿರಿಧಾನ್ಯಕ್ಕೆ ಹೆಚ್ಚು ಬೇಡಿಕೆ ಬಂದಿದೆ. ಇದರ ಪ್ರಯೋಜನ ರೈತರಿಗೂ ಸಿಗುತ್ತಿದೆ. ಒಡಿಶಾ ಮಾದರಿಯಲ್ಲಿ ಕರ್ನಾಟಕದಲ್ಲೂ 'ಮಿಲ್ಲೆಟ್ ಮಿಷನ್' ಮತ್ತು 'ಸಿರಿಧಾನ್ಯ ಬೋರ್ಡ್' ಸ್ಥಾಪಿಸಬೇಕು ಎಂದು ಒತ್ತಾಯಿಸಲಾಯಿತು.

ಮಹಾರಾಷ್ಟ್ರದಲ್ಲಿ ಬುಡಕಟ್ಟು ಪ್ರದೇಶಗಳಲ್ಲಿ ಸಿರಿಧಾನ್ಯ ಬೇಸಾಯದ ಪುನರುತ್ಥಾನಕ್ಕಾಗಿ ಸಿರಿಧಾನ್ಯಗಳ ವಿವಿಧ ತಿನಿಸುಗಳನ್ನು ನಗರ ಪ್ರದೇಶದ ಗ್ರಾಹಕರಿಗೆ ಪೂರೈಸುವ ಪ್ರಯತ್ನ ಸಫಲವಾಗಿದೆ. ಆಂಧ್ರ ಪ್ರದೇಶ ಸರ್ಕಾರ ಸಿರಿಧಾನ್ಯ ಮೂಲದ ಅಕ್ಕಡಿ ಪದ್ಧತಿ ಪುರಸ್ಕರಿಸಲು 'ನವಧಾನ್ಯ' ಕಾರ್ಯಕ್ರಮವನ್ನು ರೂಪಿಸಿದೆ. ಕರ್ನಾಟಕದ ಹಾವೇರಿ ರೈತರು ಆವಿಷ್ಕರಿಸಿದ ಗುಳಿರಾಗಿ ಪದ್ಧತಿಯನ್ನು ಆಂಧ್ರ ಪ್ರದೇಶ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಅನುಷ್ಠಾನಗೊಳಿಸುತ್ತಿದೆ. ಕಡಿಮೆ ಬೀಜ ಮತ್ತು ನೀರು ಕೇಳುವ ಗುಳಿರಾಗಿ ಪದ್ಧತಿಯನ್ನು ಕರ್ನಾಟಕ ಸರ್ಕಾರವೂ ಜನಪ್ರಿಯಗೊಳಿಸಲು ಅಗತ್ಯ ಯೋಜನೆಯನ್ನು ರೂಪಿಸಬೇಕು ಎಂದು ಸಹಜ ಸಮೃದ್ಧದ ನಿರ್ದೇಶಕ ಜಿ.ಕೃಷ್ಣ ಪ್ರಸಾದ್ ಸರ್ಕಾರವನ್ನು ಒತ್ತಾಯಿಸಿದರು.

ಗೃಹರಕ್ಷಕ ದಳ ವಾರ್ಷಿಕ ಕ್ರೀಡಾಕೂಟದಲ್ಲಿ ಹಾಸನ ಜಿಲ್ಲೆಗೆ ಸರ್ವೋತ್ತಮ ಪ್ರಶಸ್ತಿ



ಮೈಸೂರು, ಡಿ.22(ಎಂಕೆ)- ಗೃಹರಕ್ಷಕ ವಾರ್ಷಿಕ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹಾಸನ ಜಿಲ್ಲೆ ಸರ್ವೋತ್ತಮ ಪ್ರಶಸ್ತಿ ಪಡೆಯಿತು.

ಮೈಸೂರಿನ ಜ್ಯೋತಿನಗರದಲ್ಲಿರುವ ಡಿಎಆರ್(ಜಿಲ್ಲಾ ಸಶಸ್ತ್ರ ಮೀಸಲು ಪಡೆ) ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಹಾಸನ ಜಿಲ್ಲೆಯ ಗೃಹರಕ್ಷಕ ದಳ ತಂಡ ಚಾಂಪಿಯನ್ ಆಯಿತು.

ಪುರುಷ ವಿಭಾಗದ ರೈಫಲ್ ಡ್ರಿಲ್‌ನಲ್ಲಿ ಮಂಡ್ಯ ಪ್ರಥಮ, ಮೈಸೂರು ತಂಡ ದ್ವಿತೀಯ ಸ್ಥಾನ ಪಡೆದರೆ, ಪ್ರಥಮ ಚಿಕಿತ್ಸೆ ನೀಡುವುದರಲ್ಲಿ ಚಾ.ನಗರ ಪ್ರಥಮ, ಹಾಸನ ದ್ವಿತೀಯ ಸ್ಥಾನ ಪಡೆಯಿತು. ಅಗ್ನಿಶಮನದಲ್ಲಿ ಮೈಸೂರು ಪ್ರಥಮ, ಮಂಡ್ಯ ದ್ವಿತೀಯ ಸ್ಥಾನ ಹಾಗೂ ಲಘು ರಕ್ಷಣೆಯಲ್ಲಿ ಹಾಸನ ಪ್ರಥಮ, ಚಾ.ನಗರ ದ್ವಿತೀಯ ಸ್ಥಾನ ಪಡೆದುಕೊಂಡಿತು.

ಮಹಿಳೆಯ ವಿಭಾಗದ ಪ್ರಥಮ ಚಿಕಿತ್ಸೆಯಲ್ಲಿ ಮಂಡ್ಯ ಪ್ರಥಮ, ಹಾಸನ ದ್ವಿತೀಯ, ರೈಫಲ್‌ನಲ್ಲಿ ಮೈಸೂರು ಪ್ರಥಮ, ಹಾಸನ ದ್ವಿತೀಯ ಹಾಗೂ ಹಗ್ಗ-ಜಗ್ಗಾಟದಲ್ಲಿ ಮೈಸೂರು ಪ್ರಥಮ, ಕೊಡಗು ದ್ವಿತೀಯ ಸ್ಥಾನ ಪಡೆಯಿತು. ಹಾಗೆಯೇ ವಾಲಿಬಾಲ್‌ನಲ್ಲಿ ಮೈಸೂರು ಪ್ರಥಮ, ಹಾಸನ ದ್ವಿತೀಯ, ಕಬಡ್ಡಿಯಲ್ಲಿ ಹಾಸನ ಪ್ರಥಮ, ಮೈಸೂರು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.

ಗೃಹರಕ್ಷಕ ದಳದ ಸೇವೆ ಶ್ಲಾಘನೀಯ: ವಿಜೇತರಿಗೆ ಬಹುಮಾನ ವಿತರಿಸಿದ ಬಳಿಕ ಮಾತನಾಡಿದ ಕೇಂದ್ರ ಅಬಕಾರಿ ಮತ್ತು ಸೀಮಾ ಸುಂಕ ಇಲಾಖೆ ಅಪರ ಆಯುಕ್ತೆ ಪ್ರಿಯಾಂಕ, ಪೊಲೀಸರ ಜೊತೆಗೂಡಿ ಸಂಚಾರ ಹಾಗೂ ಕಾನೂನು-ಸುವ್ಯವಸ್ಥೆ ಕಾಪಾಡುವ ಗೃಹರಕ್ಷಕ ದಳದ ಸೇವೆ ಶ್ಲಾಘನೀಯ. ಗೃಹ ರಕ್ಷಕರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿರಲು ಕ್ರೀಡಾಕೂಟ ಅವಶ್ಯವಾಗಿದೆ ಎಂದರಲ್ಲದೆ ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರನ್ನು ಅಭಿನಂದಿಸಿದರು.

ಮೈಸೂರು ಜಿಲ್ಲಾ ಗೃಹರಕ್ಷಕ ಸಮಾದೇಷ್ಟರಾದ ಡಾ.ಎಂ.ಕಾಂತರಾಜು, ಮಂಡ್ಯ ಜಿಲ್ಲಾ ಗೃಹರಕ್ಷಕ ಸಮಾದೇಷ್ಟರಾದ ವಿನೋದ್ ಖನ್ನ, ಮಾಜಿ ಡೆಪ್ಯುಟಿ ಕಮಾಂಡೆಂಟ್ ಪುರುಷೋತ್ತಮ್, ಗೃಹರಕ್ಷಕ ದಳದ ಸಹಾಯಕ ಆಡಳಿತಾಧಿಕಾರಿ ವಿಶ್ವನಾಥ್, ನಿರೂಪಕ ಬಾಬು ಮತ್ತಿತರರಿದ್ದರು.

ನಾಳೆ ಮುಪ್ಪಿಗೆ ನೆನಪೇ ಸಂಜೀವಿನಿ ಕೃತಿ ಬಿಡುಗಡೆ

ಮೈಸೂರು, ಡಿ.22-ಮೈಸೂರಿನ ಸಂವಹನ ಪ್ರಕಾಶಕರು ಮತ್ತು ಮೈಸೂರು ಕನ್ನಡ ಸಾಹಿತ್ಯ ಕಲಾ ಕೂಟದ ವತಿಯಿಂದ ಡಿ.24ರಂದು ಬೆಳಗ್ಗೆ 10.30ಕ್ಕೆ ಹಿರಿಯ ವಿಜ್ಞಾನ ಸಾಹಿತಿ ಎಸ್.ರಾಮಪ್ರಸಾದ್ ಅವರ 'ಮುಪ್ಪಿಗೆ ನೆನಪೇ ಸಂಜೀವಿನಿ' ಕೃತಿ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸರಸ್ವತಿಪುರಂನಲ್ಲಿರುವ ಮೈಸೂರು ರೋಟರಿ ಪಶ್ಚಿಮ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 'ಪ್ರಜಾವಾಣಿ' ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಎಸ್.ಎ.ಮೋಹನ್ ಕೃಷ್ಣ ಕೃತಿ ಪರಿಚಯ ಮಾಡಲಿದ್ದು, ಶಾಸ್ತ್ರೀಯ ಭಾಷಾ ಕನ್ನಡ ಅತ್ಯುನ್ನತ ಸಂಶೋಧನಾ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ. ನೀಲಗಿರಿ ಎಂ.ತಳವಾರ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಕುವೆಂಪು ವಿವಿ ವಿಶ್ರಾಂತ ಕುಲಪತಿ ಪ್ರೊ. ಪಿ.ವೆಂಕಟರಾಮಯ್ಯ ಆಗಮಿಸಲಿದ್ದು, ಕನ್ನಡ ಸಾಹಿತ್ಯ ಕಲಾ ಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್ ಪ್ರಾಸ್ತಾವಿಕ ನುಡಿಯಾಡಲಿದ್ದು, ಸಂವಹನ ಪ್ರಕಾಶಕ ಡಿ.ಎನ್. ಲೋಕಪ್ಪ ಮತ್ತು ಲೇಖಕ ಎಸ್. ರಾಮಪ್ರಸಾದ್ ಉಪಸ್ಥಿತರಿರುವರು.

ಮೈಸೂರು ಮಿತ್ರ

ಮೂರನೇ ಪುಟದಿಂದ

ಎಲ್ಲಾ ಕಾರ್ಯ ಮಾಡಲು ಸಿದ್ಧನಿದ್ದೇನೆ

ಕೋರಿದ್ದಾರೆ. ಅದಕ್ಕೂ ಸಮ್ಮತಿಸಿದ್ದೇನೆ. ಶಾಸಕ ಕೆ.ಹರೀಶ್‌ಗೌಡ ನೆಫ್ರೋ ಯುರಾಲಜಿ ಕೇಂದ್ರ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಿಗೆ ಬೋನ್ ಮ್ಯಾರೋ ಚಿಕಿತ್ಸಾ ಕೇಂದ್ರದ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ಮೈಸೂರಿಗೆ ಬೇಕಾಗಿರುವ ಇನ್ನಷ್ಟು ಯೋಜನೆ ಹಾಗೂ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಬದ್ಧನಾಗಿದ್ದೇನೆ. ಮೈಸೂರಿನ ಜನರ ಋಣ ತೀರಿಸಲು ನಾನು ಬದ್ಧನಾಗಿದ್ದು, ನಿಮ್ಮ ಆಶೀರ್ವಾದ ಹೀಗೆ ಮುಂದುವರೆಯಲೆಂದು ಬಯಸುತ್ತೇನೆ ಎಂದರು.

ಕ್ಯಾನ್ಸರ್ ಸೇರಿದಂತೆ ಯಾವುದೇ ಖಾಯಿಲೆಗಳು ಯಾರಿಗೂ ಬರಬಾರದು. ಶ್ರೀಮಂತರಿಗೆ ಅನಾರೋಗ್ಯ ಉಂಟಾದರೆ ದುಡ್ಡು ಖರ್ಚು ಮಾಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಬಡವರು ಆರೋಗ್ಯ ಸೇವೆ ಪಡೆಯಲು ಹೆಚ್ಚು ಹಣ ನೀಡಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರು, ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗಬಾರದು. ಉಚಿತ ಅಥವಾ ಕಡಿಮೆ ಖರ್ಚಿನಲ್ಲಿ ಇವರಿಗೆ ಆರೋಗ್ಯ, ಚಿಕಿತ್ಸೆ ಸಿಗಬೇಕು ಎನ್ನುವುದು ನಮ ಸರ್ಕಾರದ ಕಾಳಜಿ. ಈ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಜಯದೇವ ಬಗ್ಗೆ ಕೇಳಿದ್ದೇನೆ!: ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತದೆ. ವೈದ್ಯರು ಚೆನ್ನಾಗಿ ನೋಡಿಕೊಳ್ಳುತ್ತಾರೆ ಎಂದು ಜನರೇ ಮಾತನಾಡಿಕೊಳ್ಳುತ್ತಾರೆ. ನಾನಂತೂ ಜಯದೇವ ಆಸ್ಪತ್ರೆಗೆ ಹೋಗಿಲ್ಲ. ಆದರೆ, ಜನರಲ್ಲಿ ಆ ಆಸ್ಪತ್ರೆ ಹಾಗೂ ಅಲ್ಲಿನ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಉತ್ತಮವಾದ ಅಭಿಪ್ರಾಯವಿದೆ. ಜಯದೇವ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಿಗಬೇಕೆಂದರೆ, ಇತರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾಕೆ ಉತ್ತಮ ಆರೋಗ್ಯ ಸೇವೆ ಸಿಗುವುದಿಲ್ಲ ಎಂಬುದು ನಮ್ಮ ಪ್ರಶ್ನೆಯಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಮಾನವೀಯ ನೆಲೆಗಟ್ಟಿನಲ್ಲಿ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಬೇಕು. ವೈದ್ಯರು ಮನಸ್ಸು ಮಾಡಿದರೆ, ಸರ್ಕಾರಿ ಆಸ್ಪತ್ರೆಯ ವಾತಾವರಣ ಸುಧಾರಿಸುತ್ತದೆ. ಇದರಿಂದ ರೋಗಿ ಹಾಗೂ ಅವರ ಸಂಬಂಧಿಗಳು ವೈದ್ಯರ ಬಗ್ಗೆ ಗುಣಗಾನ ಮಾಡಿ ಪ್ರಚಾರ ಮಾಡುತ್ತಾರೆ ಎಂದರು.

ಶಾಸಕ ಕೆ.ಹರೀಶ್‌ಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕರಾದ ಡಿ.ರವಿಶಂಕರ್, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮರಿತಿಬ್ಬೇಗೌಡ, ಮಾಜಿ ಶಾಸಕ, ಆಶ್ರಯ ಸಮಿತಿಯ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಕಿದ್ವಾಯಿ ಸಂಸ್ಥೆಯ ನಿರ್ದೇಶಕ ಡಾ.ಲೋಕೇಶ್, ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ದಾಕ್ಷಾಯಿಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಾನು ವೈದ್ಯನಾಗುವ ಆಸೆ ಈಡೇರಲಿಲ್ಲ; ಆದರೆ ನನ್ನ ಮಗ ವೈದ್ಯನಾಗಿದ್ದಾನೆ!

ಮೈಸೂರು, ಡಿ.22(ಎಂಟಿವೈ)– ವೈದ್ಯನಾಗಬೇಕೆಂಬ ನನ್ನ ಕನಸು ಈಡೇರಲಿಲ್ಲ. ನಾನು ವೈದ್ಯನಾಗಿದ್ದರೆ ಹೀಗೆ ಎಂದು ಬಾರಿ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಆದರೆ, ನನ್ನ ಮಗ ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದರು.

ಕಿದ್ವಾಯಿ ಆಸ್ಪತ್ರೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಿಂದ ಓದಲು ಮೈಸೂರಿಗೆ ಬಂದ ನಾನು ಎಂಬಿಬಿಎಸ್ ಓದಬೇಕೆಂದು ಆಸೆ ಪಟ್ಟಿದ್ದೆ. ವಿದ್ಯಾವರ್ಧಕ ಕಾಲೇಜಿನಲ್ಲಿ ಪಿಯುಸಿ ಓದುವಾಗ ಪಕ್ಕದಲ್ಲೇ ಇದ್ದ ಮೈಸೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಗಳನ್ನು ನೋಡುವಾಗಲೆಲ್ಲಾ ನಾನು ವೈದ್ಯನಾಗಬೇಕು ಎನ್ನಿಸುತ್ತಿತ್ತು. ಆದರೆ ನನಗೆ ಎಂಬಿಬಿಎಸ್ ಸೀಟ್ ಸಿಗದ ಕಾರಣ ಬಿಎಸ್ಸಿ ಓದಿದೆ. ಒಂದು ವೇಳೆ ನಾನು ಡಾಕ್ಟರ್ ಆಗಿದ್ದರೆ ಈಗ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಗುತ್ತಿರಲಿಲ್ಲ. ಈಗಲೂ ಜನರ ಸೇವೆ ಮಾಡುವ ಅವಕಾಶ ಒದಗಿ ಬಂದಿದೆ ಎಂದು ಹರ್ಷವ್ಯಕ್ತಪಡಿಸಿದರು.

ನಾಲ್ಕು ಆಣೆಗೆ ಎರಡು ಸೆಟ್ ದೋಸೆ: ವಿದ್ಯಾವರ್ಧಕ ಕಾಲೇಜಿನಲ್ಲಿ ಓದುವಾಗ ನಾವು ಆಗಾಗ ಮೈಸೂರು ಮೆಡಿಕಲ್ ಕಾಲೇಜಿನ ಕ್ಯಾಂಟೀನ್‌ಗೆ ಹೋಗುತ್ತಿದ್ದೆವು. 1961–62ನೇ ಸಾಲಿನಲ್ಲಿ 19 ಪೈಸೆಗೆ ಒಂದು ಮಸಾಲೆ ದೋಸೆ ಸಿಗುತ್ತಿತ್ತು. 12 ಪೈಸೆ ಕೊಟ್ಟರೆ ಒಂದು ಸೆಟ್ ದೋಸೆ ಕೊಡುತ್ತಿದ್ದರು. ನನ್ನ ಬಳಿ ಕಾಸು ಇದ್ದಾಗ ಮಾತ್ರ ಕ್ಯಾಂಟೀನ್‌ಗೆ ಹೋಗಿ ದೋಸೆ ತಿನ್ನುತ್ತಿದ್ದೆ. ಒಮ್ಮೊಮ್ಮೆ ನಾನು ಕಾಫಿ, ಟೀ ಕುಡಿಯದೆ ನಾಲ್ಕು ಆಣೆ ನೀಡಿ ಎರಡು ಸೆಟ್ ದೋಸೆ ತಿಂದು ಬರುತ್ತಿದ್ದೆ ಎಂದು ಕಾಲೇಜು ದಿನವನ್ನು ಮೆಲುಕು ಹಾಕಿದರು. ಸಿಎಂ ಸಿದ್ದರಾಮಯ್ಯ ತಮ್ಮ ಕಾಲೇಜು ದಿನಗಳು, ವೈದ್ಯನಾಗಬೇಕೆಂಬ ಆಸೆ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ವಿಷಯ ಓದಿದ್ದಾಗಿ ಹೇಳುತ್ತಿದ್ದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನರ್ಸಿಂಗ್ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ, ಕೇಕೆ ಹಾಕಿ ಸಂಭ್ರಮಿಸಿದರೆ, ನನಗೆ ಡಾಕ್ಟರ್ ಆಗುವ ಆಸೆ ಕೈಗೂಡುತ್ತಿದ್ದ ಎಂದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ 'ಒಳ್ಳೆಯದೇ ಆಯ್ತು, ಇಲ್ಲದಿದ್ದರೆ ಮುಖ್ಯಮಂತ್ರಿಯಾಗಿ ನಿಮ್ಮನ್ನು ನೋಡಲು ಆಗುತ್ತಿರಲಿಲ್ಲ' ಎಂದು ಕೂಗಿದರು.

ಸುಳ್ಳು ಹೇಳುವವರ ಸಂಖ್ಯೆ ಜಾಸ್ತಿ: ಇತ್ತೀಚಿನ ದಿನಗಳಲ್ಲಿ ಸುಳ್ಳು ಹೇಳುವವರ ಸಂಖ್ಯೆ ಹೆಚ್ಚಾಗಿದೆ. ಏನೂ ಮಾಡದೇ ಇದ್ದರೂ, ನಾನೇ ಮಾಡಿದ್ದು ಎಂದು ಜನರನ್ನು ನಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಜನ ಆಸ್ಪದ ನೀಡಬಾರದು. ಮಾಡಿದ್ದ ಕೆಲಸವನ್ನು ಮಾತ್ರ ಜನರ ಮುಂದೆ ಹೇಳಬೇಕು. ಇನ್ನೊಬ್ಬರು ಮಾಡಿದ ಕೆಲಸವನ್ನು ನಾನೇ ಮಾಡಿದ್ದು ಎಂದು ಹೇಳಬಾರದು.

ಈ ಹಿಂದೆ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ವೇಳೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೇರಿ ಮೈಸೂರು–ಬೆಂಗಳೂರು ನಡುವೆ ದಶಪಥ ಎಕ್ಸ್‌ಪ್ರೆಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ನಮ್ಮ ಸರ್ಕಾರದ ಅವಧಿ ಮುಗಿದ ಬಳಿಕ ಬಂದವರು ಅದರ ಕ್ರೆಡಿಟ್ ತೆಗೆದುಕೊಂಡರು. ಹೀಗೆ ಬುರುಡೆ ಬಿಡುವವರ ಮಾತಿಗೆ ಜನ ಮನ್ನಣೆ ನೀಡಬಾರದು ಎಂದು ಪರೋಕ್ಷವಾಗಿ ಸಂಸದ ಪ್ರತಾಪ್ ಸಿಂಹ್‌ಗೆ ಟಾಂಗ್ ನೀಡಿದರು.

ಸಾಕ್ಷಿ ನುಡಿದ ಸಿ.ಎನ್.ಮಂಜೇಗೌಡ: ಈ ಹಿಂದೆ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಸಂದರ್ಭದಲ್ಲಿ ಮೈಸೂರಿಗೆ ಅನೇಕ ಯೋಜನೆ, ಕಾರ್ಯಕ್ರಮ ನೀಡಿದ್ದೇನೆ. ಆ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಮೈಸೂರಿಗೆ ಒಂದೇ ಒಂದು ಕಾರ್ಯಕ್ರಮವನ್ನು ಕೊಡುಗೆ ನೀಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ, ವೇದಿಕೆಯಲ್ಲಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡರನ್ನು ಉದ್ದೇಶಿಸಿ, 'ಏನಪ್ಪಾ ಮಂಜೇಗೌಡ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಯೋಜನೆಯನ್ನು ಮೈಸೂರಿಗೆ ನೀಡಿಲ್ಲ' ಎಂದರು. ಇದಕ್ಕೆ ಸಿ.ಎನ್.ಮಂಜೇಗೌಡ 'ಹೌದು ಸಾರ್' ಎಂದು ಸಮ್ಮತಿಸಿದರು.

ಹಿಜಾಬ್ ನಿಷೇಧ ವಾಪಸ್ ತೆಗಿತೀವಿ...

ಸೇರಿದ್ದು. ನಾನೇಕೆ ನಿಮಗೆ ಅಡ್ಡಿಪಡಿಸಲಿ. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು ನಾನು ಊಟ ಮಾಡುವುದು ನನ್ನ ಹಕ್ಕು ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ. ಮತಕ್ಕಾಗಿ ರಾಜ ಕಾರಣ ಮಾಡುವುದು ತಪ್ಪು. ಬಡವರಿ ಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದರು. ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್ ಸರ್ಕಾರ ತೆರವು ಮಾಡುತ್ತಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ತೆರಳಲು ಅವಕಾಶ ನೀಡಲು ಮುಂದಾಗಿದೆ.

ಆಚರಣೆ ವೇಳೆ ಎಚ್ಚರ...!!

ಒಂದು ತಿಂಗಳಿಂದ ರಾಜ್ಯಾದ್ಯಂತ ದಾಳಿ ನಡೆಸಿ ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದರು. ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹೊರಗಿನಿಂದ ಬರುವವರ ಚಲನವಲನಗಳ ಮೇಲೆ ಸೂಕ್ಷ್ಮ ನಿಗಾ ವಹಿಸುವಂತೆ ಆದೇಶ ಬಂದಿದೆ. ಕೇಂದ್ರದಿಂದ ಬಂದಿರುವ ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ, ಜೊತೆಗೆ ಹೆಚ್ಚುವರಿ ಪಡೆಗಳನ್ನು ನಿಯೋಜನೆ ಮಾಡಲಾಗುತ್ತಿದೆ ಎಂದರು. ಈ ವೇಳೆ ತಡರಾತ್ರಿವರೆಗೆ ತುರ್ತು ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಹಾಗೂ ಅಗ್ನಿ ಅವಘಡಗಳನ್ನು ನಿಭಾಯಿಸಲು ಅಗ್ನಿಶಾಮಕ ಸಿಬ್ಬಂದಿಯನ್ನು ಸನ್ನದ್ಧವಾಗಿಡುವಂತೆ ತಿಳಿಸಲಾಗಿದೆ. ಪಬ್ ಮತ್ತು ಬಾರ್‌ಗಳ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ಮಾಡಬೇಕು, ಜನ ದಟ್ಟಣೆ ಇರುವ ಕಡೆಗಳಲ್ಲಿ ತಾತ್ಕಾಲಿಕ ಸಹಾಯಕ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಲಾಗಿದೆ ಎಂದರು.

ಮನೋರಂಜನ್ ಮಾಸ್ಟರ್‌ಮೈಂಡ್

ಎಲ್ಲರ ಮೈಂಡ್ ವಾಷ್ ಮಾಡಿದ್ದ. ಸಾಗರ್‌ಗೆ ಅತಿ ಹೆಚ್ಚಾಗಿ ಮೈಂಡ್ ವಾಷ್ ಮಾಡಿದ್ದು, ತನಿಖೆಯಲ್ಲಿ ಬಹಿರಂಗವಾಗಿದೆ. ನಿರುದ್ಯೋಗಿ ಆಗಿದ್ದರೂ ಕಾಂಬೋಡಿಯಾಗೆ ಹೇಗೆ ಹೋದಾ, ಕಾಂಬೋಡಿಯಾಗೆ ಕರೆಸಿಕೊಂಡಿದ್ದು ಯಾರು ಎಂಬ ಪ್ರಶ್ನೆಗಳು ಪೊಲೀಸರಲ್ಲಿ ಉದ್ಭವಿಸಿದ್ದು, ಈ ಬಗ್ಗೆ ತನಿಖೆಯ ಜಾಡು ಹಿಡಿದಿದ್ದಾರೆ.

ದೆಹಲಿ ಪೊಲೀಸರು ತನಿಖೆಯಲ್ಲಿ ಮಹತ್ವದ ಅಂಶಗಳು ಪತ್ತೆಯಾಗಿವೆ. ಮನೋರಂಜನ್ ಅಣತಿಯಂತೆ ಕೆಲಸ ನಡೆಸಿದ್ದಾರೆ ಎನ್ನುವುದು ಗೊತ್ತಾಗಿದೆ. ಈತನಿಗೆ ಹಣಕಾಸು ನೀಡುತ್ತಾ ಇದ್ದವರು ಯಾರು ಎಂಬುದನ್ನು ತಿಳಿದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ದಾಳಿ ಮಾಸ್ಟರ್ ಮೈಂಡ್ ಎನ್ನಲಾಗುತ್ತಿದ್ದ ಲಲಿತ್ ಝಾ, ಕೃತ್ಯದ ನಂತರ ಸಾಕ್ಷ್ಯವನ್ನು ನಾಶ ಮಾಡುವ ಕಾರ್ಯವನ್ನು ಮಾತ್ರ ವಹಿಸಿಕೊಂಡಿದ್ದ ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಮೈಸೂರಿಗನೇ ಆದ ಮನೋರಂಜನ್ ಈ ದಾಳಿಯ ಮಾಸ್ಟರ್ ಮೈಂಡ್ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ.

ಮೈಸೂರಲ್ಲಿ ಮಹಾರಾಜರ ಬಿಟ್ಟರೆ ಅತೀ ಹೆಚ್ಚು ಅಭಿವೃದ್ಧಿ ಮಾಡಿರುವುದು ಸಿದ್ದರಾಮಯ್ಯನವರು!

● ಶಾಸಕ ಕೆ. ಹರೀಶ್‌ಗೌಡ ಅಭಿಮತ ● ಕ್ಯಾನ್ಸರ್ ಘಟಕದ ಕಟ್ಟಡ ಶಂಕುಸ್ಥಾಪನೆ ● ಸಮಾರಂಭದಲ್ಲಿ ನೆಫ್ರೋ ಯುರಾಲಜಿಸ್ಟ್ ಘಟಕ ಸ್ಥಾಪನೆಗೆ ಸಿಎಂಗೆ ಮನವಿ



ಮೈಸೂರಿನ ಕೆಆರ್‌ಎಸ್ ರಸ್ತೆಯ ಪಿಕೆಟಿಬಿ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ಕೆ.ಹರೀಶ್‌ಗೌಡ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ವೇದಿಕೆ ಏರದೇ ತಾತನ ಭಾಷಣ ಆಲಿಸಿದ ಧವನ್ ರಾಕೇಶ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ಹಲವು ದಿನಗಳ ಬಳಿಕ ತಾತ ಸಿದ್ದರಾಮಯ್ಯ ಅವರೊಂದಿಗೆ ಕಾಣಿಸಿಕೊಂಡರು. ಬೆಂಗಳೂರಿನಿಂದ ಸಿದ್ದರಾಮಯ್ಯ ಅವರೊಂದಿಗೆ ಮೈಸೂರಿಗೆ ವಿಮಾನದಲ್ಲಿ ಆಗಮಿಸಿದ ಧವನ್, ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು. ಬಳಿಕ ಪಿಕೆಟಿಬಿ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯ ಗುದ್ದಲಿ ಪೂಜಾ ಕಾರ್ಯಕ್ರಮಕ್ಕೂ ಆಗಮಿಸಿದರು. ವೇದಿಕೆಯ ಮುಂಭಾಗ ಕುಳಿತು ಕಾರ್ಯಕ್ರಮ ವೀಕ್ಷಿಸಿದ ಧವನ್ ರಾಕೇಶ್ ಸಿಎಂ ಸಿದ್ದರಾಮಯ್ಯ ಅವರ ಭಾಷಣವನ್ನು ಕುತೂಹಲದಿಂದ ಆಲಿಸಿದರು. ಈ ವೇಳೆ ಸನ್ಮಾನ ಸ್ವೀಕರಿಸಲು ವೇದಿಕೆಗೆ ಬರುವಂತೆ ಅನೌನ್ಸ್ ಮಾಡಿದರೂ ಧವನ್ ಮಾತ್ರ ವೇದಿಕೆ ಏರದೆ ಸಭಿಕರ ಸಾಲಿನಲ್ಲೇ ಕುಳಿತು ಕಾರ್ಯಕ್ರಮ ವೀಕ್ಷಿಸಿದರು.

ಮೈಸೂರು,ಡಿ.22(ಎಂಟಿವೈ)– ಮೈಸೂರು ಮಹಾರಾಜರನ್ನು ಬಿಟ್ಟರೆ ಮೈಸೂರು ನಗರಕ್ಕೆ ಅತಿ ಹೆಚ್ಚು ಕೊಡುಗೆ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯರು. ಮುಂದಿನ ದಿನಗಳಲ್ಲಿ ನೆಫ್ರೋ ಯುರಾಲಜಿ ಸಂಸ್ಥೆಯನ್ನು ಮಂಜೂರು ಮಾಡಿಕೊಡಬೇಕು ಎಂದು ಶಾಸಕ ಕೆ.ಹರೀಶ್‌ಗೌಡ ಮನವಿ ಮಾಡಿದ್ದಾರೆ.

ಮೈಸೂರಿನ ಕೆಆರ್‌ಎಸ್ ರಸ್ತೆಯ ಪಿಕೆಟಿಬಿ ಆಸ್ಪತ್ರೆ ಆವರಣದಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರು ರಾಜವಂಶಸ್ಥರು ಮೈಸೂರು ಭಾಗದ ಜನರ ಉಪಯೋಗಕ್ಕಾಗಿ ಕೆ.ಆರ್.ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ ಸೇರಿದಂತೆ ಇನ್ನಿತರ ಆರೋಗ್ಯ ಸಂಸ್ಥೆಗಳನ್ನು ಕೊಡುಗೆಯಾಗಿ ನೀಡಿದರು. ರಾಜರ ಕಾಲದ ನಂತರ ಆಡಳಿತ ನಡೆಸಿದ ಸರ್ಕಾರಗಳು ಮೈಸೂರಿಗೆ ಯಾವುದೇ ಮಹತ್ತರ ಯೋಜನೆಗಳನ್ನು ನೀಡಲಿಲ್ಲ. ಆದರೆ, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು, ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಜನರ ಆರೋಗ್ಯ ಕಾಪಾಡುವುದಕ್ಕಾಗಿ ಮೈಸೂರಲ್ಲಿ ಬೃಹತ್ ಆಸ್ಪತ್ರೆಗಳನ್ನು ಕಟ್ಟಿದ್ದಾರೆ. 230 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, 90 ಕೋಟಿ ರೂ. ವೆಚ್ಚದಲ್ಲಿ 300 ಹಾಸಿಗೆಯ ಜಿಲ್ಲಾ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್, ಹೆರಿಗೆ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೊಡುಗೆಯಾಗಿ ನೀಡಿದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನ ಸದಾ ಸ್ಮರಿಸುತ್ತಾರೆ ಎಂದರು.

ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಇದೀಗ ಜಿಲ್ಲಾ ಆಸ್ಪತ್ರೆಗೆ ಬೇಕಾದ ಸೌಲಭ್ಯವನ್ನು ಒದಗಿಸಿಕೊಟ್ಟಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ಸೌಲಭ್ಯ ನೀಡಿರಲಿಲ್ಲ. ಇದರಿಂದ ಸೀಮಿತ ಸಂಖ್ಯೆಯಲ್ಲಿ ಹೆರಿಗೆ ಮಾಡಲಾಗುತ್ತಿತ್ತು ಆದರೆ, ಇದೀಗ ಹೆರಿಗೆಗಾಗಿ ಸುತ್ತಮುತ್ತಲಿನ ಜಿಲ್ಲೆಗಳ ಗರ್ಭಿಣಿಯರು ಜಿಲ್ಲಾಸ್ಪತ್ರೆಗೆ ಬರುತ್ತಿದ್ದು, ಎಲ್ಲರಿಗೂ ಆರೋಗ್ಯ ಸೇವೆ ನೀಡಲಾಗುತ್ತಿದೆ. ಇದೀಗ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರಿಗಾಗಿ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿದ್ದಾರೆ ಎಂದು ತಿಳಿಸಿದರು.

ಮೈಸೂರು ಭಾಗದಲ್ಲಿ ಕ್ಯಾನ್ಸರ್‌ಗೆ ತುತ್ತಾದವರಿಗೆ ಸೂಕ್ತ ಚಿಕಿತ್ಸೆ ನೀಡುವುದಕ್ಕೆ ಉತ್ತಮವಾದ ಸರ್ಕಾರಿ ಆಸ್ಪತ್ರೆ ಇರಲಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚು ಹಣ ನೀಡಿ ಚಿಕಿತ್ಸೆ ಪಡೆದುಕೊಳ್ಳಲು ಬಡ ಜನರಿಗೆ ಸಾಧ್ಯವಾಗುತ್ತಿರಲಿಲ್ಲ. ಈ ಕಾರಣದಿಂದ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇತ್ತು. ಇದೀಗ ಮೈಸೂರಲ್ಲಿ 100 ಹಾಸಿಗೆಯುಳ್ಳ ಕಿದ್ವಾಯಿ ಸ್ಮಾರಕ ಆಸ್ಪತ್ರೆಗೆ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದರಿಂದ ಮೈಸೂರು ಭಾಗದ 10 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ಪೀಡಿತರಿಗೆ ನೆರವಾಗಲಿದೆ ಎಂದು ಹೇಳಿದ ಅವರು, ಮೈಸೂರಿಗೆ ನೆಫ್ರೋ ಯುರಾಲಜಿ ಘಟಕದ ಅವಶ್ಯತೆ ಇದೆ. ಆ ಕೇಂದ್ರವನ್ನು ಮೈಸೂರಿಗೆ ಮಂಜೂರು ಮಾಡಿಕೊಡ ಬೇಕು. ಈ ಕೇಂದ್ರ ಸ್ಥಾಪಿತವಾದರೆ ಮತ್ತಷ್ಟು ರೋಗಿಗಳಿಗೆ ನೆರವಾಗುತ್ತದೆ ಎಂದರು.

ರಸ್ತೆಗೆ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡಬೇಕು: ಒಂಟಿಕೊಪ್ಪಲಿನ ವೆಂಕಟರಮಣ ಸ್ವಾಮಿ ದೇವಾಲಯದ ಜಂಕ್ಷನ್‌ನಿಂದ ರಿಂಗ್ ರಸ್ತೆಯ ಜಂಕ್ಷನ್‌ವರೆಗೆ ಹಲವು ಆಸ್ಪತ್ರೆಗಳಿವೆ. ಅವುಗಳಲ್ಲಿ ಅನೇಕ ಆಸ್ಪತ್ರೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ರಸ್ತೆಗೆ 'ಸಿದ್ದರಾಮಯ್ಯ' ರಸ್ತೆ ಎಂದು ನಾಮಕರಣ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರಲ್ಲಿ ಮನವಿ ಮಾಡಿದರು.

ಭಾರತೀಯ ಸಾಹಿತ್ಯ ಕುರಿತು ರಾಷ್ಟ್ರೀಯ ಸಮ್ಮೇಳನ



ಮೈಸೂರು, ಡಿ.22(ಜಿಎ)–ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ವಿವಿಯ ಬಿಓಎಂ ಸಭಾಂಗಣದಲ್ಲಿ ಶುಕ್ರವಾರ ಭಾರತೀಯ ಸಾಹಿತ್ಯದ ಕುರಿತು ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ದಕ್ಷಿಣ ಪ್ರಾದೇಶಿಕ ಭಾಷಾ ಕೇಂದ್ರದ ಪ್ರಾಂಶುಪಾಲ ಪ್ರೊ.ರಾಜೇಶ್ ಚಿರ್‌ಕೋಡು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಸಾಹಿತ್ಯ ಏಕೆ ಓದುತ್ತೀದ್ದೀರಾ? ಎಂದು ಅನೇಕರು ನನನ್ನು ಪ್ರಶ್ನಿಸುತ್ತಾರೆ. ಸಾಹಿತ್ಯದಿಂದ ಮಾತ್ರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬಹುದು ಸಾಹಿತ್ಯವೇ ಮನೋರೋಗಕ್ಕೆ ಮದ್ದು ಎಂದು ಅವರಿಗೆ ತಿಳಿ ಹೇಳುತ್ತೇನೆ ಎಂದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣದ ನಂತರ ಉನ್ನತ ಶಿಕ್ಷಣ ಮಾಡಿ ಎಂದು ಸಲಹೆ ನೀಡಿದರೆ, ಶಿಕ್ಷಣದಿಂದ ಏನು ಲಾಭ ಎಂದು ಪ್ರಶ್ನಿಸುತ್ತಾರೆ. ಹೊರತು ಶಿಕ್ಷಣದ ಮೌಲ್ಯವನ್ನು ಅರಿತುಕೊಳ್ಳುತ್ತಿಲ್ಲ ಎಂದು ಬೇಸರಿಸಿದ ಅವರು, ಕೆಲವೊಂದು ಸಮಸ್ಯೆಗಳನ್ನು ನಾವು ನಮ್ಮ ದೃಷ್ಟಿಕೋನದಿಂದ ಮಾತ್ರ ನೋಡುತ್ತೇವೆ ಅದರ ಬದಲು ಹತ್ತು ಮಂದಿಯ ದೃಷ್ಟಿಕೋನದಿಂದ ಆಲೋಚಿಸಿದರೆ, ಜೀವನದ ಬಹುತೇಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರೊ.ರಾಮನಾಥಂ ನಾಯುಡು ಅವರ 'ಸಾಹಿತ್ಯ ಪರಿಮಳ' ಮತ್ತು ಡಾ.ಅವರೆಕಾಡು ವಿಜಯ್ ಕುಮಾರ್ ಅವರ 'ಸಕಾಲಿಕ' ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಶರಣಪ್ಪ ವಿ.ಹಲಸೆ, ಕುಲಸಚಿವ ಕೆ.ಎಲ್.ಎನ್.ಮೂರ್ತಿ, ಡೀನ್ ಪ್ರೊ ಎನ್ ಲಕ್ಷ್ಮೀ, ಇಂಗ್ಲಿಷ್ ಅಧ್ಯಯನ ವಿಭಾಗದ ಸಹ ಪ್ರಾಧ್ಯಪಕ ಡಾ.ಜಿ.ನಟ ರಾಜ್, ಹಿಂದಿ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ಡಿ.ಪ್ರಭು ಸೇನಾ, ಸಂಯೋಜನಾಧಿಕಾರಿ ಡಾ ಅವರೆಕಾಡು ವಿಜಯ್ ಕುಮಾರ್, ಹಣಕಾಸು ಅಧಿಕಾರಿ ಡಾ ವಿ ಎಂ ರಮೇಶ್,ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಡಿ.ನಾಗಣ್ಣ ಉಪಸ್ಥಿತರಿದ್ದರು.

ನಾಳೆ ಕು.ಡಿ.ಐಸಿರಿ ರಂಗಪ್ರವೇಶ



ಮೈಸೂರು, ಡಿ.22–ಮೈಸೂರಿನ ನೃತ್ಯತಿ ಕಲಾ ಶಾಲೆಯಲ್ಲಿ ವಿದುಷಿ ಅನುಷ ವರುಣ ಅವರ ಮಾರ್ಗದರ್ಶನದಲ್ಲಿ ಭರತನಾಟ್ಯ ಅಭ್ಯಾಸ ಮಾಡಿರುವ ಎಸ್.ದೇವೇಗೌಡ ಮತ್ತು ಜೆ.ವಿ.ಸವಿತ ದಂಪತಿ ಪುತ್ರಿ ಕುಮಾರಿ ಡಿ.ಐಸಿರಿ ರಂಗಪ್ರವೇಶವನ್ನು ರಮಾಗೋವಿಂದ ರಂಗಮಂದಿರದಲ್ಲಿ ಡಿ.24ರಂದು ಸಂಜೆ 5.30ಕ್ಕೆ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಜಿ.ಟಿ.ದೇವೇಗೌಡ, ಖ್ಯಾತ ಭರತನಾಟ್ಯ ಕಲಾವಿದೆ ಡಾ.ವಸುಂಧರ ದೊರೆಸ್ವಾಮಿ, ಸಂಗೀತಗಾರ ಡಾ.ಆರ್.ಎಸ್.ನಂದಕುಮಾರ್, ಹಿರಿಯ ನೃತ್ಯ ಗುರು ವಿದ್ವಾನ್ ಆರ್.ಕಣ್ಣನ್, ಭರತನಾಟ್ಯ ಕಲಾವಿದೆ ಕೆ.ಸಂದೇಶ್ ಭಾರ್ಗವಿ, ಡಾ.ಭುವನೇಶ್ವರಿ, ಡಾ.ಲೀಲಾ ಶ್ರೀಧರ್ ಮತ್ತು ವಿದ್ವಾನ್ ಮಿತ್ರ ನವೀನ್ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಪ್ರತಿಭಾ ಪುರಸ್ಕಾರ

ಮೈಸೂರು, ಡಿ.22–ಮೈಸೂರಿನ ಹಾಸನ ಜಿಲ್ಲಾ ಬಳಗದ ಸರ್ವ ಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಾಳೆ(ಡಿ.23) ಬೆಳಗ್ಗೆ 11 ಗಂಟೆಗೆ ಇನ್ಸ್‌ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆಯಲಿದೆ.

ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಡಾ. ಪದ್ಮಾಶೇಖರ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಉದ್ಯಮಿ ಬಾಲಾಜಿ ಶೇಖರ್ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದು ಬಳಗದ ಅಧ್ಯಕ್ಷ ಶ್ರೀಮತಿ ಪಿ.ಶಾರದಮ್ಮ ಅಧ್ಯಕ್ಷತೆ ವಹಿಸಲಿದ್ದಾರೆ.

ರೈತಾಪಿ ವರ್ಗಕ್ಕೆ ಭಾರೀ ಪ್ರಮಾಣದ ಸಹಾಯಧನ; ಸಬ್ಸಿಡಿ ಯೋಜನೆ

● ಸದುಪಯೋಗಪಡಿಸಿಕೊಳ್ಳುವಂತೆ ಕೃಷಿ ಜಂಟಿ ನಿರ್ದೇಶಕ ಡಾ.ಬಿ.ಎಸ್.ಚಂದ್ರಶೇಖರ್ ಸಲಹೆ ● ರೈತರಿಗೆ ಅನುಕೂಲಕಾರಿ ಪದಾರ್ಥಗಳಿಗೆ ರಿಯಾಯ್ತಿ; ಸಂಸ್ಕರಣೆಗೆ ಘಟಕಗಳು





ಇ-ಕೆವೈಸಿ, ಫ್ರೂಟ್ಸ್ ಐಡಿ ಕಡ್ಡಾಯ

ಪಿಎಂ ಕಿಸಾನ್ ಯೋಜನೆಯಡಿ ಪ್ರತಿ ರೈತ ಕುಟುಂಬಕ್ಕೆ ವರ್ಷಕ್ಕೆ 6 ಸಾವಿರ ರೂ.ಗಳನ್ನು 3 ಸಮಾನ ಕಂತುಗಳಲ್ಲಿ ನೀಡಲಾಗುತ್ತಿದೆ. ಈಗಾಗಲೇ 14 ಕಂತುಗಳಲ್ಲಿ ಸಹಾಯಧನ ತಲುಪಿದ್ದು, 15ನೇ ಕಂತಿನ ಪಾವತಿ ಬಾಕಿಯಿದೆ. ಈ ಯೋಜನೆ ಫಲಾನುಭವಿಗಳು ಕಡ್ಡಾಯವಾಗಿ ಇ–ಕೆವೈಸಿ ಮಾಡಿಸಬೇಕು. ಈ ಯೋಜನೆಯಡಿ ಒಟ್ಟು 2,26,940 ರೈತ ಕುಟುಂಬಗಳು ನೋಂದಾಯಿಸಿಕೊಂಡಿದ್ದು, ಈವರೆಗೆ 1,92,843 ರೈತ ಕುಟುಂಬಗಳು ಇ–ಕೆವೈಸಿ ಮಾಡಿಸಿವೆ. ಉಳಿದ ರೈತರೂ ಕಡ್ಡಾಯವಾಗಿ ಇ–ಕೆವೈಸಿ ಮಾಡಿಸಬೇಕು. 2019ರ ಏಪ್ರಿಲ್‌ನೊಳಗೆ ಜಮೀನು ಹೊಂದಿರುವ ರೈತರು ಹಾಗೂ ಯೋಜನೆಯ ಅರ್ಹತೆಗಳಿಗೆ ಒಳಪಡುವ ರೈತರು ಈಗಲೂ ಸರ್ಜಿ ಸಲ್ಲಿಸಬಹುದು. ಹಾಗೆಯೇ ಭೂ ಒಡೆತನ ಹೊಂದಿರುವ ಪ್ರತಿ ರೈತರಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ಗುರುತಿನ ಸಂಖ್ಯೆ(ಎಫ್‌ಐಡಿ) ನೀಡಲಾಗುತ್ತಿದ್ದು, ರೈತರು ತಮ್ಮ ಎಲ್ಲಾ ಜಮೀನಿನ ಪಹಣಿಗಳ ವಿವರವನ್ನು ಸೇರ್ಪಡೆ ಮಾಡಿಸಬೇಕು. ಪ್ರಸ್ತುತ 4,72,723 ರೈತರು ಎಫ್‌ಐಡಿ ಹೊಂದಿದ್ದು, ಒಟ್ಟು 10,39,206 ಪಹಣಿಗಳನ್ನು ಸೇರಿಸಬೇಕಿದೆ. ಬೆಳೆ ನಷ್ಟ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನ ಮಾರಾಟ, ಬ್ಯಾಂಕ್ ಸಾಲ ಸೇರಿದಂತೆ ಎಲ್ಲಾ ಪ್ರಕ್ರಿಯೆಗೂ ಅಗತ್ಯವಾದ ಫ್ರೂಟ್ಸ್ ಐಡಿ ಪಡೆಯಬೇಕೆಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್ ಮನವಿ ಮಾಡಿದರು.

ಮೈಸೂರು, ಡಿ.22(ಎಸ್‌ಬಿಡಿ)– ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ರೈತರು ಸದುಪಯೋಗಪಡಿಸಿ ಕೊಳ್ಳಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಎಸ್.ಚಂದ್ರಶೇಖರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಆಹಾರ ಮತ್ತು ಪೌಷ್ಠಿಕ ಭದ್ರತಾ ಯೋಜನೆ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ದೊರಕುವ ಸವಲತ್ತುಗಳ ಬಗ್ಗೆ ವಿವರಣೆ ನೀಡಿದರು.

ಶೇ.90ರಷ್ಟು ಸಹಾಯಧನ: 2023–24ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ ಮೈಸೂರು ಜಿಲ್ಲೆಗೆ 23.87 ಕೋಟಿ ರೂ. ಕಾರ್ಯಕ್ರಮ ನಿಗದಿಪಡಿಸಲಾಗಿದ್ದು, ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನ ದೊರಕಲಿದೆ. ಈ ಯೋಜನೆಯಡಿ ಹನಿ ಮತ್ತು ತುಂತುರು ನೀರಾವರಿ ಘಟಕಗಳನ್ನು ಒದಗಿಸಲು ಅವಕಾಶವಿದ್ದು, ರೈತರು ಫ್ರೂಟ್ಸ್ ಐಡಿ ಹಾಗೂ ಆಧಾರ್ ಕಾರ್ಡ್ ಇನ್ನಿತರ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ, ಸದುಪಯೋಗಪಡಿಸಿಕೊಳ್ಳಬಹುದು. ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದರು.

ಪಿವಿಸಿ ಪೈಪ್‌ಗೆ 210 ರೂ. ರಿಯಾಯ್ತಿ: ಆಹಾರ ಮತ್ತು ಪೌಷ್ಠಿಕ ಭದ್ರತಾ ಯೋಜನೆಯಡಿ ರೈತರಿಗೆ ಲಘು ಪೋಷಕಾಂಶಗಳು, ಜಿಪ್ಸಂ ಮಣ್ಣು ಸುಧಾರಕಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದ್ದು, ಇದರೊಂದಿಗೆ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಕಾರ್ಯಕ್ರಮಗಳಡಿ ವಿವಿಧ ಕೈಚಾಲಿಕ ಮತ್ತು ಯಂತ್ರಚಾಲಿತ ಉಪಕರಣ ಸೇರಿದಂತೆ ಶೇ.50ರಷ್ಟು ಸಹಾಯಧನ ಸೌಲಭ್ಯದೊಂದಿಗೆ ವಿವಿಧ ಪರಿಕರಗಳನ್ನು ನೀಡಲಾಗುವುದು. ಜೊತೆಗೆ ಸೂಕ್ಷ್ಮ ನೀರಾವರಿಗೆ ಅಗತ್ಯವಾದ ಪಿವಿಸಿ ಪೈಪುಗಳನ್ನು ರೈತರ ಹಿಡುವಳಿ ಆಧರಿಸಿ ಪ್ರತಿ ಪೈಪ್‌ಗೆ 210 ರೂ. ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಸಂಸ್ಕರಣಾ ಘಟಕಗಳಿಗೆ ನೆರವು: ಕೃಷಿ ಉತ್ಪನ್ನಗಳ ಸಂಸ್ಕರಣಾ ಯೋಜನೆಯಡಿ ದಾಲ್ ಪ್ರೋಸಸರ್, ಫ್ಲೋರ್ ಮಿಲ್, ಮಿನಿ ರೈಸ್ ಮಿಲ್, ಮಿನಿ ಆಯಿಲ್ ಎಕ್ಸ್‌ಲ್ಲರ್, ರಾಗಿ ಕ್ಲೀನಿಂಗ್ ಮಿಲ್, ಶುಗರ್‌ಕೇನ್ ಕ್ರಷಿಂಗ್ ಯೂನಿಟ್, ಪಲ್ವರೈಸರ್, ರವಾ ಅಥವಾ ಕಾಟಲ್ ಫೀಡ್ ಮಿಲ್, ಚಿಲ್ಲಿ ಪೌಂಡಿಂಗ್ ಮೆಷನ್, ಶಾವಿಗೆ ಮೆಷಿನ್, ಶುಗರ್‌ಕೇನ್ ಜ್ಯೂಸ್ ಮೇಕಿಂಗ್ ಮೆಷಿನ್, ವೀಟ್ ಪಾಲಿಷರ್ ಇನ್ನಿತರ ಘಟಕಗಳನ್ನು ವಿತರಿಸಲಾಗುವುದು. ಸಾಮಾನ್ಯ ವರ್ಗದ ರೈತರು, ಮಹಿಳಾ ಸ್ವಸಹಾಯ ಸಂಘಗಳು, ರೈತ ಗುಂಪುಗಳು, ಸರ್ಕಾರೇತರ ಸಂಸ್ಥೆಗಳಿಗೆ ಗರಿಷ್ಠ ಶೇ.50 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದ ರೈತರಿಗೆ ಶೇ.90ರಂತೆ ಗರಿಷ್ಠ 1 ಲಕ್ಷದವರೆಗೆ ಸಹಾಯಧನ ನೀಡಲಾಗುವುದು. ಸಣ್ಣ ಯಂತ್ರಚಾಲಿತ ಎಣ್ಣೆ ಗಾಣಗಳಿಗೆ ಕ್ರಮವಾಗಿ ಶೇ.75 ಹಾಗೂ ಶೇ.90ರಂತೆ ಗರಿಷ್ಠ 1 ಲಕ್ಷದವರೆಗೆ ಸಹಾಯಧನ ನೀಡಲಾಗುವುದು.

ಶೇ.4ರ ಬಡ್ಡಿ ಸಹಾಯಧನ: ರೈತ ಉತ್ಪಾದಕ ಸಂಸ್ಥೆಗಳ ಬ್ಯಾಂಕ್ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನ ಯೋಜನೆಯನ್ನು ಹೊಸದಾಗಿ ಜಾರಿಗೊಳಿಸಲಾಗಿದೆ. ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಹಾಗೂ ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ.ವರೆಗಿನ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನ ನೀಡಲಾಗುವುದು. ಮೈಸೂರು ತಾಲೂಕು ಹೊರತುಪಡಿಸಿ ಜಿಲ್ಲೆಯ ಉಳಿದ 8 ತಾಲೂಕುಗಳಿಗೆ ಅನ್ವಯವಾಗಲಿದೆ. ಕಂಪನಿ ಕಾಯ್ದೆ 2013ರಡಿಯಲ್ಲಿ ನೋಂದಾಯಿಸಿಕೊಂಡು ಕನಿಷ್ಟ 600 ರೈತ ಅಥವಾ ಷೇರುದಾರರನ್ನು ಹೊಂದಿದ, 2022–23ನೇ ಸಾಲಿನಲ್ಲಿ ವಾರ್ಷಿಕ ಕನಿಷ್ಟ 20 ಲಕ್ಷದವರೆಗೆ ವ್ಯವಹಾರ ಮಾಡುತ್ತಿರುವ ರೈತ ಉತ್ಪಾದಕ ಸಂಸ್ಥೆಗಳು ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಬಹುದು.

ಕೃಷಿಭಾಗ್ಯ ಯೋಜನೆ: ಕೃಷಿಭಾಗ್ಯ ಯೋಜನೆಗೆ ಮತ್ತೆ ಚಾಲನೆ ಸಿಕ್ಕಿದ್ದು, ಮಳೆಯಾಶ್ರಿತ ಕೃಷಿ ನೀತಿ–2014ರನ್ವಯ ಜಿಲ್ಲೆಯ ನಂಜನಗೂಡು, ತಿ.ನರಸೀಪುರ, ಕೆ.ಆರ್.ನಗರ ಮತ್ತು ಮೈಸೂರು ತಾಲೂಕುಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವ ಸಲುವಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮಪಡಿಸುವುದು ಮತ್ತು ಆದಾಯ ಹೆಚ್ಚಿಸುವ ಉದ್ದೇಶವನ್ನು ಈ ಯೋಜನೆಯು ಹೊಂದಿದೆ. ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆ ಉದ್ದೇಶ.

ಭಾರೀ ಪ್ರಮಾಣದ ಸಹಾಯಧನ: ಕೃಷಿಭಾಗ್ಯ ಯೋಜನೆ ಪ್ಯಾಕೇಜ್‌ನಲ್ಲಿ 6 ಕಡ್ಡಾಯ ಘಟಕಗಳಿದ್ದು, ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ(ಕೃಷಿ ಹೊಂಡ) ಹಾಗೂ ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ(ಗರಿಷ್ಠ–50 ಸಾವಿರ)ಗೆ ಸಾಮಾನ್ಯ ವರ್ಗದ ರೈತರಿಗೆ ಶೇ.80 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನ ಸಿಗಲಿದೆ. ಕೃಷಿ ಹೊಂಡದ ಸುತ್ತ ತಂತಿಬೇಲಿ ನಿರ್ಮಾಣಕ್ಕೆ ಕ್ರಮವಾಗಿ ಶೇ.40 ಹಾಗೂ ಶೇ.50, ಹೊಂಡದಿಂದ ನೇರೆತ್ತು ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್‌ಸೆಟ್‌ಗೆ ಶೇ.50 ಹಾಗೂ ಶೇ.90 ಮತ್ತು ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ ನೀರಾವರಿ ವ್ಯವಸ್ಥೆಗೆ ಎಲ್ಲಾ ವರ್ಗದ ರೈತರಿಗೂ ಶೇ.90ರಷ್ಟು ಸಹಾಯಧನ ಕಲ್ಪಿಸಲಾಗುವುದು. ಕ್ಷೇತ್ರ ಬದು ಹಾಗೂ ಕೃಷಿ ಹೊಂಡ ನಿರ್ಮಿಸಿ ಸುತ್ತಲೂ ತಂತಿ ಬೇಲಿ ಅಳವಡಿಸಿದ ಬಗ್ಗೆ ರೈತರಿಂದ ದೃಢೀಕರಣ ಪಡೆದು ಈ ಮೂರು ಘಟಕಗಳ ಒಟ್ಟು ಸಹಾಯಧನದ ಶೇ.75ರಷ್ಟು ಮೊತ್ತವನ್ನು ನೀಡಲಾಗುವುದು. ಪ್ಯಾಕೇಜ್‌ನಲ್ಲಿರುವ ಆರೂ ಘಟಕಗಳ ಅನುಷ್ಠಾನ ಮತ್ತು ಕೆ–ಕಿಸಾನ್ ಆಪ್‌ನಲ್ಲಿ ದಾಖಲೀಕರಿಸಿದ ನಂತರ ಉಳಿದ ಶೇ.25ರಷ್ಟು ಸಹಾಯಧನವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಮೈಸೂರು ಮಿತ್ರ ಶನಿವಾರ 23 ಡಿಸೆಂಬರ್ 2023

ಜಿಲ್ಲೆಯ ಗಡಿಭಾಗದಲ್ಲಿ ಮುನ್ನೆಚ್ಚರ ವಹಿಸಿ

• ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಸೂಚನೆ • ನೆರೆ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ



ಮಡಿಕೇರಿ, ಡಿ.22–ನೆರೆ ರಾಜ್ಯ ಕೇರಳಾದಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರ ಹಾಗೂ ಜೊತೆಗೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನೆರೆ ರಾಜ್ಯದಲ್ಲಿ ಕೆಲ ದಿನಗಳಿಂದ ಕೋವಿಡ್ ಸಂಖ್ಯೆ ಏರಿಕೆಯಾಗುವುದರಿಂದ ಜಿಲ್ಲೆಯಲ್ಲೂ ಅಗತ್ಯ ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಗ್ರಾಮದ ಗಡಿಪ್ರದೇಶದಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವ ಜೊತೆಗೆ ತಪಾಸಣೆ ಕೈಗೊಳ್ಳುವಂತೆ ತಿಳಿಸಿದರು.

ನೆರೆ ರಾಜ್ಯ ಮಾತ್ರವಲ್ಲದೆ ವಿವಿಧ ಕಡೆಗಳಲ್ಲಿ ಜೆಎನ್–1 ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಮುನ್ನೆಚ್ಚರ ವಹಿಸುವುದು ಅಗತ್ಯ. ಆದರೆ, ಆತಂಕ ಪಡುವ ಅಗತ್ಯವಿಲ್ಲ. ಆದರೂ ಎಲ್ಲರೂ ಮುನ್ನೆಚ್ಚರ ವಹಿಸಬೇಕು. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧ, ಉಪಕರಣಗಳು ಇರಬೇಕು. ಆರೋಗ್ಯ ಸಂಬಂಧಿಸಿದಂತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಡಿಎಚ್‌ಓಗೆ ಸೂಚಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯ ಗಡಿಪ್ರದೇಶದಲ್ಲಿ ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಜಿಲ್ಲಾಧಿಕಾರಿ ವೆಂಕಟ್‌ರಾಜಾ ಮಾತನಾಡಿ, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್, ವೆಂಟಿಲೇಟರ್, ಹಾಸಿಗೆ, ಔಷಧ ಸೇರಿದಂತೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ ಸರ್ಕಾರದ ನಿಯಮದಂತೆ ಪಡಿತರ ವಿತರಿಸುವಂತೆ ಆಹಾರ ಇಲಾಖೆ ಅಧಿಕಾರಿಗೆ ಸೂಚಿಸಿದರು. ಬಿಪಿಎಲ್, ಅಂತ್ಯೋದಯ, ಅನ್ನಭಾಗ್ಯ ಯೋಜನೆ ಹೀಗೆ ಹಲವು ವಿಚಾರಗಳ ಕುರಿತು ಮಾಹಿತಿ ಪಡೆದರು.

ನಂತರ ಮಾತನಾಡಿದ ಆಹಾರ ಇಲಾಖೆಯ ಕಿರಣ್, ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಯೂನಿಟ್ ಸದಸ್ಯರಿಗೆ 5 ಕೆಜಿ ಅಕ್ಕಿಯಂತೆ ಉಚಿತವಾಗಿ ವಿತರಿಸಲಾಗುತ್ತಿದೆ. ಹಾಗೂ ಆದ್ಯತಾ(ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 35 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಗಮನಹರಿಸುವಂತೆ ಸ್ಥಳೀಯ ಸಂಸ್ಥೆಗಳು ಹಾಗೂ ಆಯಾ ತಾಲೂಕಿನ ತಹಶೀಲ್ದಾರ್‌ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು. ಈ ಬಗ್ಗೆ ತಹಶೀಲ್ದಾರ್‌ಗಳಾದ ಪ್ರವೀಣ್ ಕುಮಾರ್, ಪ್ರಶಾಂತ್, ಕಿರಣ್ ಗೌರಯ್ಯ, ರಾಮಚಂದ್ರ, ಎಸ್.ಎನ್.ನರಗುಂದ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಮುತ್ತುರಾಜ್, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನಾ ವಿಭಾಗದ ಇಂಜಿನಿಯರ್ ಪ್ರಭು, ಗ್ರಾಮೀಣ ಕುಡಿಯುವ ನೀರು ವಿಭಾಗದ ಇಂಜಿನಿಯರ್ ಸುರೇಶ್‌ಕುಮಾರ್, ಜಿಪಂ ಉಪಕಾರ್ಯದರ್ಶಿ ಧನರಾಜ್, ತಾಪಂ ಇಓಗಳಾದ ಶೇಖರ್, ಅಪ್ಪಣ್ಣ, ಜಯಣ್ಣ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

1.13 ಲಕ್ಷ ಗೃಹಲಕ್ಷ್ಮೀಯರ ನೋಂದಣಿ

ಕೊಡಗು ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 1.31 ಲಕ್ಷ ಮಹಿಳೆಯರು ಹೆಸರು ನೋಂದಾಯಿಸುವ ಗುರಿ ಇದ್ದು, ಇವರಲ್ಲಿ ಈಗಾಗಲೇ 1.13 ಲಕ್ಷ ಮಹಿಳೆಯರು ಹೆಸರು ನೋಂದಾಯಿಸಿದ್ದಾರೆ. ಉಳಿದಂತೆ 18 ಸಾವಿರ ಮಹಿಳೆಯರು ಹೆಸರು ನೋಂದಾಯಿಸಲು ಬಾಕಿ ಇದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಖೆಯ ಉಪನಿರ್ದೇಶಕ ನಟರಾಜು ಸಭೆಯಲ್ಲಿ ಮಾಹಿತಿ ನೀಡಿದರು. ಗೃಹಲಕ್ಷ್ಮೀ ಯೋಜನೆಯಡಿ ನವೆಂಬರ್‌ವರೆಗೆ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿದೆ. ತಾಂತ್ರಿಕ ಸಮಸ್ಯೆಯಿಂದ 5 ಸಾವಿರ ಮಂದಿಗೆ ಹಣ ಜಮೆ ಆಗಲು ಬಾಕಿ ಇದೆ ಎಂದು ಮಾಹಿತಿ ನೀಡಿದರು.

ಕೊಡಗು ರೆಡ್‌ಕ್ರಾಸ್‌ಗೆ ಪ್ರಶಸ್ತಿ ಪ್ರದಾನ

ಮಡಿಕೇರಿ, ಡಿ.22– ಸಮಗ್ರ ಕಾರ್ಯಯೋಜನೆಗಳಿಗಾಗಿ ಕೊಡಗು ಜಿಲ್ಲೆಯ ಭಾರತೀಯ ರೆಡ್‌ಕ್ರಾಸ್ ಘಟಕಕ್ಕೆ ರಾಜ್ಯದಲ್ಲೇ ಅತ್ಯುತ್ತಮ ರೆಡ್‌ಕ್ರಾಸ್ ಪ್ರಶಸ್ತಿ ದೊರಕಿದೆ. ಬೆಂಗಳೂರಿನ ರಾಜಭವನದಲ್ಲಿ ಮಂಗಳವಾರ ನಡೆದ ಭಾರತೀಯ ರೆಡ್‌ಕ್ರಾಸ್‌ನ ರಾಜ್ಯ ಘಟಕದ ವಾರ್ಷಿಕ ಮಹಾಸಭೆಯಲ್ಲಿ ರೆಡ್‌ಕ್ರಾಸ್‌ನ ಸಭಾಧ್ಯಕ್ಷರಾಗಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಶಸ್ತಿಯನ್ನು ಕೊಡಗು ಘಟಕದ ಸಭಾಪತಿ ಬಿ.ಕೆ.ರವೀಂದ್ರ ರೈ ಅವರಿಗೆ ವಿತರಿಸಿದರು. ರೆಡ್‌ಕ್ರಾಸ್ ಸಭಾಪತಿ ವಿಜಯ್ ಕುಮಾರ್ ಪಾಟೀಲ್, ಉಪಾಧ್ಯಕ್ಷ ಆನಂದ್ ಎಸ್.ಜಿಗಜಿಣಗಿ, ಕೊಡಗು ಯೂತ್ ರೆಡ್‌ಕ್ರಾಸ್ ನಿರ್ದೇಶಕ ಎಂ.ಧನಂಜಯ್ ಹಾಜರಿದ್ದರು.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ



ಮಡಿಕೇರಿ, ಡಿ.22–ಸಂಸತ್‌ನ ಉಭಯ ಸದನಗಳ 142 ಸಂಸದರನ್ನು ಅಸಂವಿಧಾನಿಕ ರೀತಿ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು, ಸಂಸದರನ್ನು ಅಮಾನತುಗೊಳಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಸದ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ಘೋಷಣೆ ಕೂಗಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಧಿಕಾರಾವಧಿಯಲ್ಲಿ ದೇಶದ ಭದ್ರತೆಗೆ ಧಕ್ಕೆ ತರುವಂತಹ ಘಟನೆಗಳು ನಡೆದಿವೆ. ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದು ದುಷ್ಕರ್ಮಿಗಳು ಸಂಸತ್ ಭವನಕ್ಕೆ ನುಗ್ಗಿದ ಘಟನೆ ನಡೆದಿದೆ. ಈ ವಿಚಾರ ಸಂಬಂಧಿಸಿದಂತೆ ಭದ್ರತಾ ವೈಫಲ್ಯ ಕುರಿತು ತನಿಖೆಗೆ ಆಗ್ರಹಿಸಿ ಚರ್ಚೆಗೆ ಮುಂದಾದ ಲೋಕಸಭೆ ಮತ್ತು ರಾಜ್ಯ ಸಭೆಯ 142 ಸಂಸದರನ್ನು ಅಮಾನತುಗೊಳಿಸಲಾಗಿದೆ. ಆ ಮೂಲಕ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಅಮಾನತು ಹಿಂಪಡೆದು ಸಂಸದರ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕಾಂಗ್ರೆಸ್ ಹಿರಿಯ ಮುಖಂಡ ಟಿ.ಪಿ. ರಮೇಶ್, ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಮುಖಂಡರಾದ ಕೊಲ್ಯದ ಗಿರೀಶ್, ಕಾನೆಹಿತ್ಲು ಮೊಣ್ಣಪ್ಪ ಜುಲೇಕಾಬಿ, ಚುಮ್ಮಿ ದೇವಯ್ಯ, ಕಾಂಗ್ರೆಸ್‌ನ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದರು.

ಅರೆಭಾಷೆಯಲ್ಲಿ ಕಥೆ, ಕವನ ಆಹ್ವಾನ

ಮಡಿಕೇರಿ, ಡಿ.22–ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟಿಸಲಾಗುತ್ತಿರುವ 'ಹಿಂಗಾರ' ತ್ರೈಮಾಸಿಕಕ್ಕೆ ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಜಾನಪದ, ಸಂಸ್ಕೃತಿ, ಕಲೆ, ಸಾಹಿತ್ಯ, ವ್ಯಕ್ತಿಚಿತ್ರ, ಹನಿಗವನ ಮತ್ತಿತರ ವಿಷಯ ಕುರಿತ ಬರಹ, ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜ.5ರೊಳಗೆ ಅರೆಭಾಷೆಯಲ್ಲಿ ಬರಹಗಳನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿ, ಕಾಫಿ ಕೃಪಾ ಕಟ್ಟಡ 1ನೇ ಮಹಡಿ, ರಾಜಾಸೀಟು ರಸ್ತೆ, ಮಡಿಕೇರಿ–571201 ಈ ವಿಳಾಸಕ್ಕೆ ವಿಷಯ ಆಧಾರಿತ ಚಿತ್ರಸಹಿತ ಬರಹಗಳನ್ನು ಸಲ್ಲಿಸಬೇಕು. ಮಾಹಿತಿಗೆ ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ಅಥವಾ ಮೊ.ಸಂ: 6362588677 ಅನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.

ಪಶ್ಚಿಮ ವಾಹಿನಿಯಲ್ಲಿ ಹಿರಿಯ ನಟಿ ಲೀಲಾವತಿ ಅವರ ಪಿಂಡ ಪ್ರದಾನ



ಶ್ರೀರಂಗಪಟ್ಟಣ, ಡಿ.22–ಪಟ್ಟಣದ ಪಶ್ಚಿಮ ವಾಹಿನಿ ಬಳಿಯ ಕಾವೇರಿ ನದಿಯಲ್ಲಿ ಶುಕ್ರವಾರ ನಟಿ ಲೀಲಾವತಿ ಅವರ ಪಿಂಡ ಪ್ರದಾನ ಕಾರ್ಯವನ್ನು ಪುತ್ರ ವಿನೋದ್‌ರಾಜ್ ನೆರವೇರಿಸಿದರು.

ವಿನೋದ್ ರಾಜ್ ಅವರು ಮಡಕೆಯಲ್ಲಿ ಲೀಲಾವತಿ ಅವರ ಸಮಾಧಿಯ ಮಣ್ಣು ತಂದು ಪಟ್ಟಣದ ಪುರೋಹಿತ ಲಕ್ಷ್ಮೀಶ್ ನೇತೃತ್ವದಲ್ಲಿ ಪಿಂಡ ಪ್ರದಾನ ಕಾರ್ಯ ನೆರವೇರಿಸಿದರು.

ಬಳಿಕ ಮಾತನಾಡಿದ ವಿನೋದ ರಾಜ್, ಕಳೆದ ಒಂದುವರೆ ತಿಂಗಳ ಹಿಂದೆ ನಮ್ಮ ತಾಯಿ ಲೀಲಾವತಿ ಕಾವೇರಿ ನದಿ ನೀರು ಹೋರಾಟದಲ್ಲಿ ಭಾಗಿಯಾಗಿದ್ದರು. ಕಾವೇರಿ ಹೋರಾಟಕ್ಕೆ ಬಂದಾಗ ಅವರು ಆರೋಗ್ಯವಾಗಿದ್ದರು. ಆದರೆ, ಇಂದು ಅವರ ಪಿಂಡ ಪ್ರದಾನ ಮಾಡುತ್ತಿದ್ದೇವೆ ಎನ್ನುವುದನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಣ್ಣೀರು ಹಾಕಿದರು.

ಕನ್ನಡ ಚಿತ್ರರಂಗದಲ್ಲಿ ಕೆಲ ಮುಖ್ಯವಾದ ಜೀವಗಳನ್ನೂ ನಾವು ಕಳೆದುಕೊಂಡಿದ್ದೀವಿ. ಅವರ ನಿಧನವನ್ನು ನೆನಸಿಕೊಂಡರೆ ಬಹಳ ನೋವಾಗುತ್ತೆ. ಇದೀಗ ಕೊರೊನಾ ಮತ್ತೆ ಬರುತ್ತಿದೆ ಎನ್ನುತ್ತಿದ್ದಾರೆ. ನಮ್ಮ ಜನಕ್ಕೆ ಯಾವುದೇ ತೊಂದರೆ ಆಗದಿರಲಿ ಭವಿಷ್ಯದಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು.

ಶಿಕ್ಷಕ ಚೆಲುವರಾಯಿ ನಿಧನ



ಕೆ.ಆರ್.ಪೇಟೆ, ಡಿ.22–ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಆಲಂಬಾಡಿ ಗ್ರಾಮದ ನಿವಾಸಿ ಹಾಗೂ ಕೆ.ಆರ್.ನಗರ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಚೆಲುವರಾಯಿ (52) ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ವನಜಾಕ್ಷಿ, ಪುತ್ರರಾದ ಪೊಲೀಸ್ ಇಲಾಖೆಯ ಅಭಿ, ಪ್ರಶಾಂತ್ ಹಾಗೂ ಅಪಾರ ಬಂಧು–ಬಳಗ ಅಗಲಿದ್ದಾರೆ. ಸ್ವಗ್ರಾಮ ಆಲಂಬಾಡಿಯಲ್ಲಿ ಅಂತ್ಯಕ್ರಿಯೆ ನಡೆಯಿತು.

ಸಂತಾಪ: ಜಿಪಂ ಮಾಜಿ ಸದಸ್ಯ ಬಿ.ನಾಗೇಂದ್ರಕುಮಾರ್, ತಾಪಂ ಮಾಜಿ ಸದಸ್ಯ ಎ.ಎಂ.ಸಂಜೀವಪ್ಪ ಗ್ರಾಪಂ ಸದಸ್ಯ ಎ.ಟಿ.ಕರಿಶೆಟ್ಟಿ ಬಿಎಂಟಿಸಿ ಮಂಜು ಸಂತಾಪ ಸೂಚಿಸಿದ್ದಾರೆ.

ರೈತರು ಬೇಸಿಗೆ ಬೆಳೆ ಬೆಳೆಯಬೇಡಿ

• ಸಚಿವ ಎನ್.ಚಲುವರಾಯಸ್ವಾಮಿ ಮನವಿ • ಕೆಆರ್‌ಎಸ್‌ನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ



ಶ್ರೀರಂಗಪಟ್ಟಣ, ಡಿ.22–ನದಿ ಪಾತ್ರದ ರೈತರ ಹಿತದೃಷ್ಟಿಯಿಂದ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ನವೆಂಬರ್ ಅಂತ್ಯದವರೆಗೂ ನೀರು ಹರಿಸಲಾಗಿದ್ದು, ರೈತರು ಬೇಸಿಗೆ ಬೆಳೆ ಬೆಳೆಯಲು ಮುಂದಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.

ತಾಲೂಕಿನ ಕೆಆರ್‌ಎಸ್‌ನಲ್ಲಿ ಶುಕ್ರವಾರ ನಡೆದ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟೆಗಳು ಭರ್ತಿಯಾಗಿಲ್ಲ. ನದಿಪಾತ್ರದಲ್ಲಿನ ಅಚ್ಚುಕಟ್ಟು ಪ್ರದೇಶದ ಭತ್ತದ ಬೆಳೆ ರಕ್ಷಣೆಗೆ ನಿಯಮಿತವಾಗಿ ಸಂಕಷ್ಟ ಸಮಯದಲ್ಲೂ ನೀರು ಹರಿಸಲಾಗಿದ್ದು, ಮುಂದಿನ ಮುಂಗಾರು ಮಳೆವರೆಗೆ ಜನಜಾನುವಾರುಗಳಿಗೆ ಅಗತ್ಯ ಆಹಾರ ಮತ್ತು ಮೇವು ದಾಸ್ತಾನಿಗೆ ಮುಂದಾಗಬೇಕು ತಿಳಿಸಿದರು.

ಪ್ರಸ್ತುತ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಕುಡಿಯುವ ನೀರು ಮಾತ್ರ ಲಭ್ಯವಿದ್ದು, ಮುಂದಿನ ಜೂನ್ ವರೆಗೆ 14 ಟಿಎಂಸಿ ನೀರು ಕುಡಿಯಲು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಣೆಕಟ್ಟೆ ವ್ಯಾಪ್ತಿಯ ರೈತರು ಯಾವುದೇ ಅಲ್ಪಾವಧಿ ಅಥವಾ ದೀರ್ಘಾವದಿ ಬೆಳೆಗಳನ್ನು ಬೆಳೆಯಲು ಮುಂದಾಗಬಾರದು. ನೀರಿನ ಒಳಹರಿವಿನ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ನಾಲೆಗಳಿಗೆ ನೀರು ಹರಿಸುವ ತೀರ್ಮಾನ ಕೈಗೊಳ್ಳಲಾಗುವುದು. ಇದಕ್ಕೆ ರೈತರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ತಡವಾಗಿ ಆಗಮಿಸಿದ ದರ್ಶನ್ ಪುಟ್ಟಣ್ಣಯ್ಯ: ಕೆಆರ್‌ಎಸ್‌ನಲ್ಲಿ ನಡೆಯುತ್ತಿರುವ ನೀರಾವರಿ ಸಲಹಾ ಸಮಿತಿ ಸಭೆ ಆರಂಭವಾದ ನಂತರ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಓಡೋಡಿ ಬಂದರು.

ಸಭೆಯಲ್ಲಿ ಶಾಸಕರಾದ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆಎಂ.ಉದಯ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಮುಖ್ಯ ಅಭಿಯಂತರ ಆರ್.ಎನ್.ವೆಂಕಟೇಶ್, ಅಧೀಕ್ಷಕ ಅಭಿಯಂತರ ರಘುರಾಂ, ಕಾರ್ಯಪಾಲಕ ಅಭಿಯಂತರ ಜಯಂತ್ ಮತ್ತಿತರರ ಅಧಿಕಾರಿಗಳು ಪಾಲ್ಗೊಂಡಿದ್ದರು.

ಜಿಲ್ಲೆಯ ನಾಲ್ವರು ಶಾಸಕರ ಗೈರು

ಮಂಡ್ಯ ಹಾಗೂ ಮೈಸೂರು ಸಂಸದರು, ಮಂಡ್ಯ ಜಿಲ್ಲೆಯ ನಾಲ್ವರು ಶಾಸಕರು ಸೇರಿದಂತೆ ಕೆಲ ಜನಪ್ರತಿನಿಧಿಗಳು ಗೈರಾಗಿದ್ದರು. ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಿಂದ ಮೈಸೂರು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ದೂರ ಉಳಿದರು.

ಇಂದು ಮಾದಿಗರ ಮುನ್ನಡೆ ಸಮಾವೇಶ

ಮಂಡ್ಯ, ಡಿ.22–ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ಹರ್ಡಿಕರ್ ಭವನದಲ್ಲಿ ಡಿ.23 ರಂದು ಮಧ್ಯಾಹ್ನ 1 ಗಂಟೆಗೆ ಮಾದಿಗರ ಮುನ್ನಡೆಯೆಂಬ ಹೆಸರಿನ ಒಳಮೀಸಲಾತಿ ಬಗ್ಗೆ ಚರ್ಚಿಸಲು ಜಿಲ್ಲಾ ಮಟ್ಟದ ಸಮಾವೇಶ ಏರ್ಪಡಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಕಾರ್ಯದರ್ಶಿ ಬಿ.ಕೃಷ್ಣ ತಿಳಿಸಿದರು.

ಸಮಾವೇಶದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ, ವಿಧಾನ ಪರಿಷತ್ ಸದಸ್ಯ ಸಿ.ರಮೇಶ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಬಿ.ಹೆಚ್.ಅನಿಲ್ ಕುಮಾರ್, ಲಕ್ಷ್ಮೀನಾರಾಯಣ್ ಭಾಗವಹಿಸಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪುಟ್ಟರಾಜು ಕಡಬ, ಡಿ.ರಾಜು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ಸಂಬಳ ಹೆಚ್ಚಳಕ್ಕೆ ಮನವಿ



ಪಾಂಡವಪುರ, ಡಿ.22– ಡೇರಿ ಕಾರ್ಯದರ್ಶಿಗಳಿಗೆ ಕೆಲಸಕ್ಕೆ ತಕ್ಕಂತೆ ಸಂಬಳ ಸಿಗುತ್ತಿಲ್ಲ ಎನ್ನುವುದು ನನಗೆ ಅರಿವಿದೆ. ಮುಂದಿನ ದಿನಗಳಲ್ಲಿ ನಾನೇ ಖುದ್ದು ಡೇರಿಯ ಆಡಳಿತ ಮಂಡಳಿ ಸದಸ್ಯರೊಂದಿಗೆ ಚರ್ಚಿಸಿ ಸಂಬಳ ಹೆಚ್ಚಳಕ್ಕೆ ಮನವಿ ಮಾಡುತ್ತೇನೆ ಎಂದು ಮನ್‌ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ಹೇಳಿದರು.

ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಡೇರಿ ಕಾರ್ಯದರ್ಶಿ ಒಕ್ಕೂಟದಿಂದ ಆಯೋಜಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಡೇರಿ ಕಾರ್ಯದರ್ಶಿಗಳ ಸಮಸ್ಯೆಗಳು ನನಗೆ ಅರಿವಿದೆ. ಕಾರ್ಯದರ್ಶಿಗಳಿಗೆ ಸಂಬಳ ಹೆಚ್ಚಳ ಮಾಡುವ ಅಧಿಕಾರ ನನಗಿಲ್ಲ. ಹಾಗಾಗಿ ಆಡಳಿತ ಮಂಡಳಿ ಸದಸ್ಯರೊಂದಿಗೆ ಚರ್ಚಿಸಿ ಸಂಬಳ ಹೆಚ್ಚಳ ಮಾಡಿಸುವಲ್ಲಿ ಕ್ರಮವಹಿಸಲಾಗುವುದು. ಕಾರ್ಯದರ್ಶಿಗಳು ಡೇರಿಗಳಿಗೆ ಗುಣಮಟ್ಟದ ಹಾಲು ಪೂರೈಕೆ ಮಾಡಿಸಲು ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ತಾಲೂಕಿನ 147 ಡೇರಿಗಳು ನನ್ನ ಕುಟುಂಬ ಇದ್ದಂತೆ, ಕಾರ್ಯದರ್ಶಿಗಳು ಮತ್ತು ಉತ್ಪಾದಕರು ನನ್ನ ಕುಟುಂಬದ ಸದಸ್ಯರಿದ್ದಂತೆ. ಒಕ್ಕೂಟದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಉತ್ಪಾದಕರಿಗೆ ದೊರಕಿಸಿಕೊಡುವ ಕೆಲಸ ಮಾಡಲಾಗುವುದು. ಒಕ್ಕೂಟ ಸ್ವಲ್ಪ ನಷ್ಟದಲ್ಲಿದೆ. ಹಾಗಾಗಿ ಹಾಲಿನ ದರ ಕಡಿಮೆ ಮಾಡಿದ್ದೇವೆ. ಮಾರ್ಚ್, ಏಪ್ರಿಲ್‌ನಲ್ಲಿ ಮತ್ತೆ ಹಾಲಿನ ದರ ಏರಿಕೆ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ನಿವೃತ್ತ ಶಿಕ್ಷಕ ವೆಂಕಟರಮಣೇಗೌಡ ಮಾತನಾಡಿದರು. ಇದೇ ವೇಳೆ ಮನ್‌ಮುಲ್ ಒಕ್ಕೂಟದಿಂದ 41 ಉತ್ಪಾದಕರಿಗೆ ವಿಮೆ, ರೈತ ಕಲ್ಯಾಣ ಟ್ರಸ್ಟ್ ಹಾಗೂ ಹಾಲು ಕರೆಯುವ ಯಂತ್ರಗಳ ಖರೀದಿಯ ಸಬ್ಸಿಡಿ ಚೆಕ್‌ಗಳನ್ನು ಮನ್‌ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ವಿತರಿಸಿದರು. ಮನ್‌ಮುಲ್ ಉಪ ವ್ಯವಸ್ಥಾಪಕ ಆರ್.ಪ್ರಸಾದ್, ನಿವೇದಿತ, ಉಷಾ, ಜಗದೀಶ್, ನಿತಿನ್, ಶಿವಣ್ಣ, ಕಟ್ಟೇರಿ ಮಹದೇವು, ಬೋರೇಗೌಡ ಹಾಜರಿದ್ದರು.

ಬರ ಪರಿಹಾರ ಕಾರ್ಯ ಸಮರ್ಪಕ ನಿರ್ವಹಣೆಗೆ ಸೂಚನೆ



ಚಾಮರಾಜನಗರ, ಡಿ.22– ಬರ ಹಿನ್ನೆಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಬರ ಪರಿಹಾರ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಕೊಳ್ಳೇಗಾಲದ ಗುರು ಭವನದಲ್ಲಿ ಶುಕ್ರವಾರ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬರ ನಿರ್ವಹಣೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಲಭ್ಯವಿರುವ ಅನುದಾನದಲ್ಲಿ ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಬೇಕು. ಅಲ್ಲದೇ ಅಧಿಕಾರಿಗಳು ಹೆಚ್ಚು ಮುತುವರ್ಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು. ಜಾನುವಾರುಗಳಿಗೆ ಮೇವು ಕೊರತೆ ಕಾಡಬಾರದು. ಈಗಾಗಲೇ ಹೊರ ರಾಜ್ಯಗಳಿಗೆ ಮೇವು ಸಾಗಾಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಮೇವು ಬೆಳೆಯಲು ಕಿಟ್‌ಗಳನ್ನು ಸಹ ವಿತರಿಸಲಾಗಿದೆ. ನೀರು ಲಭ್ಯವಿರುವ ಸ್ಥಳಗಳಲ್ಲಿ ಮೇವು ಬೆಳೆಯಲು ಉತ್ತೇಜಿಸಬೇಕು. ಮುಂಬರುವ ದಿನಗಳಿಗೆ ಅಗತ್ಯವಿರುವಷ್ಟು ಮೇವು ದಾಸ್ತಾನು ಮಾಡಲು ವಿಶೇಷ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.

ಪ್ರತಿ ಗ್ರಾಮಗಳಿಗೆ ಪಿಡಿಓಗಳು ಭೇಟಿ ನೀಡಿ ಸಮಸ್ಯೆ ಆಲಿಸಬೇಕು. ನೀವೇ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು. ತಾಪಂ ಇಓ ಸಹ ಗ್ರಾಪಂಗಳಿಗೆ ಅನಿರೀಕ್ಷಿತವಾಗಿ ಭೇಟಿ ಕೊಟ್ಟು ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುವ ಕಾರ್ಯಗಳ ಪರಿಶೀಲನೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮಾತನಾಡಿ, ಬರಗಾಲ ಇರುವುದರಿಂದ ರೈತರು ಪಡೆದಿರುವ ಅಲ್ಪಾವಧಿ ಸಾಲವನ್ನು ಮಧ್ಯಮ ಅವಧಿ ಹಾಗೂ ದೀರ್ಘಾವಧಿ ಸಾಲವನ್ನಾಗಿ ಪರಿವರ್ತಿಸಲು ಅವಕಾಶವಿದೆ. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ.ವರೆಗೂ ಸಾಲ ಪಡೆಯಲು ಅವಕಾಶವಿದೆ. ಈ ಸೌಲಭ್ಯಗಳು ರೈತರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಕೋವಿಡ್ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮದ್ದೂರು ಚೆಕ್‌ಪೋಸ್ಟ್ ಬಳಿ ಥರ್ಮಲ್ ಸ್ಕ್ರೀನಿಂಗ್ ಮಾಡಲು ಸೂಚಿಸಲಾಗಿದೆ. ಅಲ್ಲದೇ ರೋಗ ಲಕ್ಷಣ ಕಂಡು ಬಂದವರಿಗೆ ತಪಾಸಣೆ ಮಾಡಲು ತಿಳಿಸಲಾಗಿದೆ. ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಲಾಗಿದೆ. ಮುಂಜಾಗ್ರತಾ ಕ್ರಮಗಳಿಗೆ ಗಮನ ಹರಿಸಿದ್ದೇವೆ ಎಂದರು.

ಈ ವೇಳೆ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರ ಅಹವಾಲುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಆಲಿಸಿದರು. ಜಿಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ.ಸಂತೋಷ್ ಕುಮಾರ್, ದೀಪಾ ಜೆ.ಕಂಟ್ರಾಕ್ಟರ್, ಎಸಿ ಮಹೇಶ್, ತಹಸೀಲ್ದಾರ್ ಮಂಜುಳಾ ಇತರರು ಸಭೆಯಲ್ಲಿದ್ದರು.

‘ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಹೆಚ್ಚು ಆಸಕ್ತಿ ವಹಿಸಬೇಕು. ವಿದ್ಯುತ್ ಸಂಬಂಧಿ ಸಮಸ್ಯೆಗಳು ಸಾಕಷ್ಟು ಕೇಳಿ ಬರುತ್ತಿದೆ. ಇದರ ಪರಿಹಾರ ಆಗಬೇಕು. ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡ ಕೆಲಸಗಳಿಗೆ ಶೀಘ್ರ ಕೂಲಿ ಪಾವತಿ ಆಗಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರಗಳು ಸಮರ್ಪಕವಾಗಿ ಪೂರೈಕೆಯಾಗಬೇಕು. ಯಾವುದೇ ದುರುಪಯೋಗಕ್ಕೆ ಅವಕಾಶವಾಗಬಾರದು.

- ಎ.ಆರ್.ಕೃಷ್ಣಮೂರ್ತಿ, ಶಾಸಕ.

ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಚಾಮರಾಜನಗರ, ಡಿ.22– ಸಂಸತ್‌ನಲ್ಲಿ ನಡೆದ ಭದ್ರತಾ ಲೋಪವನ್ನು ಪ್ರಶ್ನಿಸಿದ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವ ಬಿಜೆಪಿ ಸರ್ಕಾರದ ಕ್ರಮ ಖಂಡಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ದೇವಾಲಯದ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಸಿ, ಕೇಂದ್ರ ಬಿಜೆಪಿ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತಾ ಶಾ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾಕಾರರು ಮೋದಿ ಹಾಗೂ ಅಮಿತ್ ಶಾ ಭಾವಚಿತ್ರ ಸುಡಲು ಮುಂದಾಗುತ್ತಿದ್ದಂತೆಯೇ ಪೊಲೀಸರು ಅಡ್ಡಿಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಮಾತನಾಡಿ, ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಆದ ಭದ್ರತಾ ಲೋಪದ ವಿರುದ್ಧ ನ್ಯಾಯಯುತವಾಗಿ ಪ್ರಶ್ನೆ ಮಾಡಿದ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿ ಎಂದು ಆರೋಪಿಸಿದರು. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಸರ್ವಾಧಿಕಾರಿ ಧೋರಣೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕದಲ್ಲೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶದ ಮೇರೆಗೆ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಸಂಸತ್‌ನಲ್ಲಿ ನಡೆದ ಭದ್ರತಾ ಲೋಪ ಪ್ರಶ್ನಿಸಿದ 140ಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿರುವುದು ಸರಿಯಲ್ಲ. ಇದೇ ರೀತಿ ಸರ್ವಾಧಿಕಾರಿ ಧೋರಣೆ ಮುಂದುವರೆಸಿದರೆ ಪ್ರಧಾನಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಸಂಸದರ ಅಮಾನತು, ಭದ್ರತಾ ಲೋಪಕ್ಕೆ ಕಾರಣವಾಗಿರುವ ಪ್ರತಾಪ್ ಸಿಂಹ ಅವರನ್ನು ಅಮಾನತುಗೊಳಿಸಿ 10 ವರ್ಷ ಚುನಾವಣೆಯಲ್ಲಿ ನಿಲ್ಲದಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವು, ಆರ್.ಮಹದೇವು, ಜಿಲ್ಲಾ ವಕ್ತಾರ ನವೀನ್, ಕನಿಷ್ಠ ವೇತನ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಉಮೇಶ್, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ವಕೀಲ ಅರುಣ್ ಕುಮಾರ್, ಜಿಪಂ ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ, ಸದಸ್ಯರಾದ ಕೆ.ಪಿ.ಸದಾಶಿವಮೂರ್ತಿ, ರಮೇಶ್, ಬ್ಲಾಕ್ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್, ಚಂದ್ರು, ತೋಟೇಶ್, ರಾಜಶೇಖರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರ್, ತಾಲೂಕು ಅಧ್ಯಕ್ಷ ಭಾಗ್ಯಮ್ಮ, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಹೇಶ್, ಸೇವಾದಳದ ಜಿಲ್ಲಾಧ್ಯಕ್ಷ ಜಯರಾಜ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಮೋಹನ್ ನಗು, ನಗರಸಭಾ ಸದಸ್ಯರಾದ ಚಿನ್ನಮ್ಮ, ಆರ್.ಪಿ. ನಂಜುಂಡಸ್ವಾಮಿ, ಕಲಾವತಿ, ಲೀಲಮ್ಮ, ಮುಖಂಡರಾದ ಅಯೂಬ್ ಖಾನ್, ನವೀದ್, ಚೆಂಗುಮಣಿ, ಚಂದ್ರು ಶಿವಮೂರ್ತಿ, ಸ್ವಾಮಿ, ಮಹೇಶ ಇತರರಿದ್ದರು.



ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಬಾವ ಮಹದೇವಯ್ಯ ಕೊಲೆ ಪ್ರಕರಣ: ಸ್ಥಳ ಮಹಜರು



ಹನೂರು, ಡಿ.22– ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಬಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಶುಕ್ರವಾರ ಚನ್ನಪಟ್ಟಣ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಪಿ.ಕೃಷ್ಣ ನೇತೃತ್ವದಲ್ಲಿ ಸ್ಥಳ ಮಹಜರು ನಡೆಯಿತು.

ತಾಲೂಕಿನ ರಾಮಾಪುರಕ್ಕೆ ಆರೋಪಿಗಳಾದ ಮುರುಗೇಶ್, ಪ್ರಭಾಕರ್‌ನನ್ನು ಕರೆತಂದು ಚನ್ನಪಟ್ಟಣ ಪೊಲೀಸರು ಕಂದಕ, ಕಾರು ನಿಲ್ಲಿಸಿದ್ದ ಸ್ಥಳ ಹಾಗೂ ಹನೂರು ಪಟ್ಟಣಕ್ಕೆ ಬಂದು ಅವರು ತೆರಳಿದ್ದ ಸ್ಥಳಗಳನ್ನು ಮಹಜರು ನಡೆಸಿದರು. ಇದೇ ವೇಳೆ ಟೀ ಶರ್ಟ್ ಅನ್ನು ವಶಪಡಿಸಿಕೊಂಡಿರುವ ಚನ್ನಪಟ್ಟಣ ಪೊಲೀಸರಿಗೆ ರಾಮಾಪುರ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ಹಾಗೂ ಸಿಬ್ಬಂದಿ ಸಹರಿಸಿದರು. ಇದೇ ವೇಳೆ ಹಂತಕರು ಮಹದೇವಯ್ಯ ಅವರನ್ನು ಕಿಡ್ನ್ಯಾಪ್ ಮಾಡಿಕೊಂಡು ಬಂದು ಹತ್ಯೆಗೈದು, ರಾಮಾಪುರ ಹಾಗೂ ನಾಲಾರೋಡ್ ಮುಖ್ಯರಸ್ತೆಯ ಮಧ್ಯವಿರುವ 50 ಅಡಿ ಆಳದ ಕಂದಕದಲ್ಲಿ ಶವವನ್ನು ಇಟ್ಟು ನಂತರ ಮತ್ತೆ ರಾಮಾಪುರಕ್ಕೆ ಆಗಮಿಸಿ ಕಾರನ್ನು ನಿಲ್ಲಿಸಿ ಬಸ್‌ನಲ್ಲಿ ಹನೂರಿಗೆ ಬಂದು ಅಲ್ಲಿಂದ ಮಹದೇಶ್ವರ ಬೆಟ್ಟಕ್ಕೆ ತೆರಳಿ, ಅಲ್ಲಿಂದ ಚನ್ನಪಟ್ಟಣಕ್ಕೆ ತೆರಳಿರುವುದಾಗಿ ತಿಳಿಸಿದರು.

ಡಿ.4 ರಂದು ಪ್ರಕರಣ ಬೆಳಕಿಗೆ: ತೋಟದ ಮನೆಯಿಂದ ಕಾಣೆಯಾಗಿದ್ದ ಮಹದೇವಯ್ಯ ಅವರ ಶವ ಅರೆ ಕೊಳೆತ ಸ್ಥಿತಿಯಲ್ಲಿ ಡಿ.4ರಂದು ರಾಮಾಪುರದಿಂದ 6 ಕಿಮೀ ದೂರದಲ್ಲಿರುವ ಕಂದಕದಲ್ಲಿ ಪತ್ತೆಯಾಗಿತ್ತು. ಅಲ್ಲದೇ ರಾಮಾಪುರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಮಹದೇವಯ್ಯ ಕಾರು ಪತ್ತೆಯಾಗಿತ್ತು. ಈ ವೇಳೆ ಪೊಲೀಸರು ಕೂಂಬಿಂಗ್ ನಡೆಸಿ 50 ಅಡಿ ಆಳದ ಕಂದಕದಿಂದ ಹರಸಾಹಸಪಟ್ಟು ಮಹದೇವಯ್ಯ ಶವವನ್ನು ಹೊರ ತೆಗೆದಿದ್ದರು.

ವರ್ಗೀಕೃತ ಜಾಹೀರಾತು

ಪ್ರತಿ ಸೋಮವಾರ, ಗುರುವಾರ ಮತ್ತು ಶನಿವಾರ

ರೂ. 600 + 30 ಮಾತ್ರ

ಜಾಹೀರಾತಿಗೆ ಸಂಪರ್ಕಿಸಿ 0821– 2496522/23

ಸುಪ್ರಭ ನಾಗೇಶ್‌ರಾವ್ ಸೇವಾ ಪ್ರತಿಷ್ಠಾನ (ರಿ.)
ಇವರ ನಾಲ್ಕನೇ ವರ್ಷದ ಪ್ರಸ್ತುತಿ
ವಿಶ್ವಶಾಂತಿಗಾಗಿ ವಿಷ್ಣು ಸಹಸ್ರ ನಾಮ ಪಾರಾಯಣ ನಿರಂತರ 108 ಬಾರಿ ಏಕ ವ್ಯಕ್ತಿ ಯಿಂದ
ದಿ: 25–12–2023ರಿಂದ 31–12–2023ರವರೆಗೆ
ಸ್ಥಳ: 662, 2ನೇ ಮೇನ್, 2ನೇ ಕ್ರಾಸ್, ಶಾರದಾದೇವಿನಗರ, ಮೈಸೂರು
ಬನ್ನಿ, ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾಗಿ
8792321257

ತಕ್ಷಣ ಬೇಕಾಗಿದ್ದಾರೆ
ಕೇಂದ್ರ ಸರ್ಕಾರದ (ZED)MSME ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡಲು ಫೀಲ್ಡ್ ಆಫೀಸರ್ಸ್ ಮತ್ತು ಸಹಾಯಕರು ಬೇಕಾಗಿದ್ದಾರೆ.
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ ಪಿ.ಯು.ಸಿ ಅಥವಾ ಯಾವುದೇ ಪದವಿ
(ಯಾವುದೇ ಶುಲ್ಕ ಇರುವುದಿಲ್ಲ)
7259488010

WE' RE HIRING
Part Time, (It may Change your Life or to some one you know...)
Business Opportunity with MNC Company Exclusively for Home makers, Self employed, Retired & VRS (Age between 30 y to 65 y)
Work in your Free time & be your own BOSS Make upto 5-10 Lakhs per annum. Limited Opppurtunity Only
9740821537

WANTED
Receptionist for GYM
only for female
7829073184

New House for Sale
40x60 East facing, 4 bedrooms (all attached) as per Vaastu. 60 Ft. Road at 1st Main, 1st Stage, Vijayanagar, Mysore. Price: 3.6 Cr.
(Slightly negotiable)
Mob: 9606160320

ಬೇಕಾಗಿದ್ದಾರೆ
ಹೋಟೆಲ್‌ನಲ್ಲಿ ದೋಸೆ ಹಾಕುವವರು ಬೇಕಾಗಿದ್ದಾರೆ.
Wanted Dosa Maker
8861868916

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್
Mob: 9108566022

ತಕ್ಷಣ ಬೇಕಾಗಿದ್ದಾರೆ
ಸೆಕ್ಯೂರಿಟಿ ಗಾರ್ಡ್ ಸೆಕ್ಯೂರಿಟಿ ಸೂಪರ್‌ವೈಸರ್ ಸೆಕ್ಯೂರಿಟಿ ಫೀಲ್ಡ್ ಆಫೀಸರ್ ಮಾರ್ಕೆಟಿಂಗ್ ಮತ್ತು Ex. ಗನ್‌ಮ್ಯಾನ್ ವಯಸ್ಸು 25 ರಿಂದ 60 ವರ್ಷ. ಊಟ, ವಸತಿ ESI, PF ಸೌಲಭ್ಯವಿರುತ್ತದೆ.
7259624713
9632049421

ಬೇಕಾಗಿದ್ದಾರೆ
ಭದ್ರತಾ ಸಿಬ್ಬಂದಿ / ಸೆಕ್ಯೂರಿಟಿ ಗಾರ್ಡ್–5 (ವಯಸ್ಸು 25 ರಿಂದ 45) ರಾಜರಾಜೇಶ್ವರಿನಗರ, ನಿವೇದಿತ ನಗರ, ಶಾರದದೇವಿನಗರ ಸುತ್ತಮುತ್ತ, ಆಕರ್ಷಕ ಸಂಬಳವಿರುತ್ತದೆ.
ಸಂಪರ್ಕಿಸಿ ಕಛೇರಿ ಸಮಯ 10 ರಿಂದ 6
9036745292

WANTED
TECHNICIANS & HELPER BOYS
Freshers preferred
Age 18-25 years
Two Wheeler is must
Saraswathipuram, Mysuru
98808 28999

FOR RENT ONE SHOP No. 3
Rent Rs. 3000/-
Advance Rs. 30,000/-
Mysuru Vidyaranyapuram, 4th Main, 27th Cross, Corner No. 894/A, West facing. Measuring 10x10 Ft. available near Sterling Theatre.
9448872684, 9900079871

ಫ್ರಿಡ್ಜ್, ವಾಷಿಂಗ್ ಮಷಿನ್, ಮೈಕ್ರೋ ಓವನ್,
LCD, LED TVs
Doorstep Service
Mob: 9886226672

ಬೇಕಾಗಿದ್ದಾರೆ
ಮಕ್ಕಳನ್ನು ನೋಡಿಕೊಳ್ಳಲು ಹುಡುಗಿಯರು ಮತ್ತು ಮಹಿಳೆಯರು ಹಾಗೂ ಹೋಂನರ್ಸ್‌ಗಳು ಬೇಕಾಗಿದ್ದಾರೆ. ಅಲ್ಲಿಯ ಉಳಿದುಕೊಳ್ಳುವವರಿಗೆ ಮಾತ್ರ. ಊಟ, ವಸತಿಯೊಂದಿಗೆ
ಸಂಬಳ: 18,000/-
9611366401

ಸೋಫಾ ರಿಪೇರ್ಸ್ ಅಂಡ್ ವರ್ಕ್ಸ್
9591012944

ರೂಂ ಬಾಡಿಗೆಗೆ ಇದೆ
(ಸಸ್ಯಾಹಾರಿಗಳಿಗೆ ಮಾತ್ರ
ಮಹಾಲಕ್ಷ್ಮಿ ಸ್ವೀಟ್ ಹತ್ತಿರ ವಿದ್ಯಾರಣ್ಯಪುರಂ, ಮೈಸೂರು–08
9844059138
9880961150

ಬೇಕಾಗಿದ್ದಾರೆ
ಫರ್ನಿಷಿಂಗ್ ಅಂಗಡಿಯಲ್ಲಿ ಕೆಲಸ ಮಾಡಲು ಹುಡುಗರು ಬೇಕಾಗಿದ್ದಾರೆ.
ಇರ್ವಿನ್ ರಸ್ತೆ ಮೈಸೂರು
ಸಂಬಳ: 12000 ರಿಂದ 18000
ಸಮಯ: 10 am to 8.30 pm
8050744784

Aquaguard & Kent Sales and Service
Service Charge : 300/-
9901200444

ಉಚಿತ ತರಬೇತಿ
ಮನೆಯಿಂದಲೇ ಬಟ್ಟಲು ಸಾಂಬ್ರಾಣಿ ಮತ್ತು ಅಣಬೆ ತಯಾರಿಸಿ ನಮಗೆ ಮರಳಿಸಿ ಪ್ರತಿದಿನ 500 ರಿಂದ 800 ರೂ. ವರೆಗೆ ಗಳಿಸಿ.
ತರಬೇತಿಗಾಗಿ:
7406375196, 9880548596

TELECOM LAYOUT KUBERANANDA SAGARA LAYOUT
30x40, W/F, 20 Laks
32x40, S/E Corner 32 Lakhs
Ready For Registration & Construction with bank Loan Available
7795609173

ಸುವರ್ಣ ಯಾತ್ರ
1) 05–01–24 ಶಿರಡಿ ಪ್ರವಾಸ 3 ಜ್ಯೋತಿರ್ಲಿಂಗ ದರ್ಶನದೊಂದಿಗೆ 3 ದಿನಗಳು
2) 05–01–24 ಉಜ್ಜಯಿನಿ ಮಹಕಾಳೇಶ್ವರ ಹಾಗೂ ಓಂಕಾರೇಶ್ವರ ಪ್ರವಾಸ 4 ದಿನಗಳು
3) 24–01–24 ನೇಪಾಳ ಪ್ರವಾಸ 9 ದಿನಗಳು (ಮುಕ್ತಿನಾಥ, ಪಶುಪತಿನಾಥ, ಕಠ್ಮಂಡು, ಮನೋಕಾಮನ, ಲುಂಬಿನಿ, ಪೊಖ್ರ, ಜನಕಪುರ)
ಕರೆ ಮಾಡಬೇಕಾದ ನಂಬರ್ :
9008381022, 9019462508

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್
Mob: 8880558064

ಹೊಸ ಮನೆ ಮಾರಾಟಕ್ಕಿದೆ
20x30 Duplex 3BHK East Face ಶ್ರೀವಿನಾಯಕ ಗಾರ್ಡನ್ ಸಿಟಿ ಇಲವಾಲ ಮೈಸೂರು. ಬೆಲೆ: 65 ಲಕ್ಷ
9739257030
7892127234

ಸೈಟುಗಳು ಮಾರಾಟಕ್ಕಿದೆ
40x60 (E/F)
SBM ಭೋಗಾದಿ
30x40 (W/F)
ಅರ್ಪಣಾ ಬಡಾವಣೆ
ರಿಂಗ್ ರಸ್ತೆ ಒಳಗೆ, ಶ್ರೀರಾಂಪುರ
ಮಾಲೀಕರಿಗೆ ಸಂಪರ್ಕಿಸಿ
9448425692
9480379977

40×60 SITE for SALE
MUDA - NORTH Facing
Rajeev Nagar 2nd Stage
Near Gupta Store, MYSORE
Rs. 1 Crore
Call : 9845286583
Immediate Settlement

DTCP SITES FOR SALE
DTCP Sites
Rs. 699 per sq.ft.,
Near Jayapura,
H.D. Kote Road, Mysore.
9590491194, 9606783264

ಬೋಳು ತಲೆಯ ಸಮಸ್ಯೆಯೇ?

ಕಿಮೊತೆರಪಿ ಚಿಕಿತ್ಸೆಗೆ ಒಳಪಡುತ್ತಿರುವ ರೋಗಿಗಳಿಗೆ ಸ್ವಾರ್ಥಕ ಬೆಲೆಯಲ್ಲಿ ಹೇರ್ ವಿಗ್‌ಗಳು ದೊರೆಯುತ್ತವೆ.
SMART HAIR FIXING
574, 9th Cross, Anikethana Road, kuvempunagar, Mysuru
MYSURU 9611028523 BANGALORE 9343142258

SITE FOR SALE
30x40 East face,
Mahadeshwara Layout, Near APMC, Nanjangud Town.
Call: 9945008108



Solar Water Heater
SALES & SERVICE
BAJAJ FINSERV
SUNZONE SOLAR SYSTEM
VM Double Road, Kuvempunagar, Mysuru
9845175443

ತಕ್ಷಣ ಬೇಕಾಗಿದ್ದಾರೆ
1) ಸೆಕ್ಯೂರಿಟಿ ಗಾರ್ಡ್ಸ್ (ಬನ್ನಿಮಂಟಪ, ವಿದ್ಯಾರಣ್ಯಪುರಂ, ಕೂರ್ಗಳ್ಳಿ, ಕುವೆಂಪುನಗರ, ಸುತ್ತೂರು)
2) ಗಾರ್ಡನ್ ಕಟ್ಟರ್ (ಮೇಟಗಳ್ಳಿ)
3) ಹೌಸ್‌ಕೀಪಿಂಗ್ (ಹುಡುಗರು) (ವಿಜಯನಗರ, ಹಿನಕಲ್) ESI & PF ಸೌಲಭ್ಯವಿರುತ್ತದೆ.
9739166772

ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ.
ಮೈಸೂರಿನ ದೇವೇಗೌಡ ಸರ್ಕಲ್ ಹಾಗೂ ಶ್ರೀರಾಂಪುರ ಸರ್ಕಲ್ & ಪಿರಿಯಾಪಟ್ಟಣದಲ್ಲಿ ಕೆಲಸ ಮಾಡಲು 45 ವರ್ಷ ದೊಳಗಿನ ವ್ಯಕ್ತಿಗಳು ಬೇಕಾಗಿದ್ದಾರೆ. ಉಚಿತ ಊಟ ವಸತಿಯೊಂದಿಗೆ ಆಕರ್ಷಕ ವೇತನ ಸಂಪರ್ಕಿಸಿ:
9535784363
9901236401

ಸಾಲ / Loans
* House Purchase Loan
* Site Purchase Loan
* Construction Loan
* Mortgage Loan
(MUDA, Corporation & Revenue property)
77605-98705

ನಿರ್ಮಲ ಸರ್ವೀಸ್
ಸಂಪು
ಕ್ಲೀನಿಂಗ್‌ಗಾಗಿ ಸಂಪರ್ಕಿಸಿ:
6364079244

HOUSE FOR SALE
Vijayanagar 4th Stg.
3 BHK Duplex New House, MUDA, E/F Door, Near Marimallappa School,
Price: 82 Lakhs / 1.55 Cr.
8660105902

SITES FOR SALE
30x40 - 33 Lakhs
20x40 - 22 Lakhs
Near Gurur Bus Stop, Ramabainagar, Mysore.
DTCP Approved
(Corporation limits)
1.5 Kms from JP Nagar Ring Road
Mob: 8660105902

PG ಯಲ್ಲಿ ಕೆಲಸ ಮಾಡಲು ಮಹಿಳೆ ಬೇಕಾಗಿದ್ದಾರೆ
ಕಡ್ಡಾಯವಾಗಿ PG ಯಲ್ಲೇ ಉಳಿಯಬೇಕು, ಊಟ, ವಸತಿ ಇರುತ್ತದೆ.
9535744143 / 9986622769

ತಕ್ಷಣ ಬೇಕಾಗಿದ್ದಾರೆ
ಅಪೋಲೋ ಆಸ್ಪತ್ರೆ ಕುವೆಂಪುನಗರ RTO ಬಲ್ಲಾಳ ಸರ್ಕಲ್ ಏರಿಯಾದಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ.
ವಿದ್ಯಾರ್ಹತೆ : SSLC ಮೇಲ್ಪಟ್ಟು
ಸಂಬಳ : 19000/-(26 days)
ವಯೋಮಿತಿ : 50 ವರ್ಷದ ಒಳಗೆ
ESI ಮತ್ತು PF ಊಟ ತಿಂಡಿ ವ್ಯವಸ್ಥೆವಿರುತ್ತದೆ.
9620667819
9620777819

40x30 MUDA
ಸೈಟು ಮಾರಾಟಕ್ಕಿದೆ
29 ಲಕ್ಷಗಳು ಯಶಸ್ವಿನಿ ದೃಷ್ಟಿ ಎನ್‌ಕ್ಲೈವ್ ಜೆ.ಪಿ.ನಗರ ದಿಂದ 3KM ದಡದಹಳ್ಳಿ ರಸ್ತೆ. ಮೈಸೂರು
9742198093

2 BHK House for Rent
1st Floor, Anikethana Road, Kuvempunagar, Mysore (only for Vegetarian).
Contact:
Mob: 7829904696

ವಿಠಲ್ ರೆಕಾರ್ಡ್ಸ್ ಪ್ರೈವೇಟ್ ಲಿಮಿಟೆಡ್
ಖಾಲಿ ಹುದ್ದೆ: 150+
DATA ENTRY OPERATOR
ಸಂಬಳ 10,000 + 5000 Incentive
ಸಂದರ್ಶನದ ಸಮಯ: 9.30 ರಿಂದ 5.30.
ವಿಳಾಸ: #42, JCK ಇಂಡಸ್ಟ್ರಿಯಲ್ ಪಾರ್ಕ್, ಮೇಟಗಳ್ಳಿ ಪೋಸ್ಟ್, ಪ್ರೀತಿ ಗ್ರಾನೈಟ್ ಹತ್ತಿರ, ಕೆ.ಆರ್.ಎಸ್. ರಸ್ತೆ, ಮೈಸೂರು–570 016. ಕರೆ ಮಾಡಿ:
Mob: 8867064586

WANTED
Female Receptionist for Natural Hair Fixing Centre, Mysuru.
Mob: 7625026662

HOUSE FOR SALE Near 4th Stage Vijayanagar
NEW 2 BHK Single Floor House, MUDA Approved, E/F Site & Door.
Price - 85 Lakhs
(Brokers Don't Call)
Mob: 8660105902

COMMERCIAL SITE FOR SALE
50x80, East facing site on Gaddige Main Road, near St. Francis School.
Price: Rs. 3,300 / Sq.ft.
Mob: 9738404534

ಶ್ರೀ ಮೂರ್ತಿ ಟೂರಿಸ್ಟ್
4–1–24 ಬೆಳಿಗ್ಗೆ 4.30ಕ್ಕೆ ಒಂದೇ ದಿನದಲ್ಲಿ "3 ಶ್ರೀರಂಗನಾಥಸ್ವಾಮಿ" ದರ್ಶನಕ್ಕಾಗಿ ಪ್ರವಾಸ 5–1–24 ಬೆಳಿಗ್ಗೆ 11ಕ್ಕೆ ವಾಪಸ್ ಬರುವುದು (ಕರ್ನಾಟಕ ಸಾರಿಗೆ ಬಸ್‌ನಲ್ಲಿ) 4ರಂದು ಬೆಳಗಿನ ತಿಂಡಿ ಕಾಫಿ ಮಧ್ಯಾಹ್ನದ ಊಟ ಸೇರಿಸಿ. 18–1–24 (4 ದಿನಗಳು) ಹೊರನಾಡು, ಶೃಂಗೇರಿ, ಕೊಲ್ಲೂರು, ಗೋಕರ್ಣ, ಧರ್ಮಸ್ಥಳ, ಮರುಡೇಶ್ವರ, ಸುಬ್ರಹ್ಮಣ್ಯ ಪ್ರವಾಸ
9480733069

ತಕ್ಷಣ ಕೆಲಸ
ಮೈಸೂರಿನ ಹೆಸರಾಂತ ಹೆಲ್ ಕೇರ್ ಸಂಸ್ಥೆಗೆ ಮಹಿಳೆಯರು, ಪುರುಷರು, ವಿಧವೆ, ವಿಚ್ಛೇದಿತೆಯರು ನಮ್ಮ ಸಂಸ್ಥೆಯಲ್ಲಿ ಉಳಿದುಕೊಂಡು ಕೆಲಸ ಮಾಡುವವರು ತಕ್ಷಣವೇ ಸಂಪರ್ಕಿಸಿ, ಊಟ ವಸತಿ ಉಚಿತದೊಂದಿಗೆ ಸಂಬಳ 12,000 ರಿಂದ 18,000 ಇರುತ್ತದೆ. (ಸರ್ಕಾರಿ ನೊಂದಾಯಿತಾ ಸಂಸ್ಥೆ)
9739292222, 9035113222

AFFIDAVIT
I, Naresh Kumar Sirvi, residing at Door No. 29, HIG-1, Group-4, KHB Colony, Hootagalli, Belavadi, Mysuru-570 018, declare that my correct name is Naresh Kumar Sirvi (Aadhaar Card No. 3781 7273 6430 & other documents it is mentioned correctly as Naresh Kumar Sirvi). But in my passport No. L7564025 my name was mentioned as Naresh Kumar. Hence I make this affidavit, in front of Notary that my correct name is Naresh Kumar Sirvi.
Sd/- Naresh Kumar Sirvi

ಟ್ಯಾಂಕ್ ಮತ್ತು ಸೋಲಾರ್ ಸರ್ವೀಸ್
ಜರ್ಮನ್ ಟೆಕ್ನಾಲಜಿ ಬಳಸಿ ಸಂಪು, ಟ್ಯಾಂಕ್ ಮತ್ತು ಸೋಲಾರ್ ಸರ್ವೀಸ್ ಮಾಡಲಾಗುತ್ತದೆ.
Mob: 9008711654

Ads Posting Job
No Registration Fees
ನಿಮ್ಮ ಮನೆಯಿಂದ ನಿಮ್ಮ ಮೊಬೈಲ್ ಫೋನ್ ಮೂಲಕ ತಿಂಗಳಿಗೆ 20,000/– ರಿಂದ 30,000/– ಗಳಿಸಿ.
9731891409

ಮೊಬೈಲ್‌ನಲ್ಲಿ ಕೆಲಸ ವಾರದ ಸಂಬಳ
NO TARGET, TYPING WORK
ತಿಂಗಳಿಗೆ ರೂ.10,000 ರಿಂದ ರೂ.25,000 ಗಳಿಸಬಹುದು.
8884439666

Site for sale immediately
40x55 E/F, 30 feet road, Nanjundaswamy Layout, Judicial Layout attached, Site 3 near Christ School, Bogadi, Mysore. Price: Rs. 85 Lakhs (Brokers excuse).
DIRECT OWNER
Mob: 7676171798

ತಕ್ಷಣ ಬೇಕಾಗಿದ್ದಾರೆ
GRS ಫ್ಯಾಂಟಸಿ ಪಾರ್ಕ್, ಮೇಟಗಳ್ಳಿ, ಹೆಬ್ಬಾಳ ಏರಿಯಾದಲ್ಲಿ ಕೆಲಸ ಮಾಡಲು ಕಂಪ್ಯೂಟರ್ ಅನುಭವವುಳ್ಳ ಸೆಕ್ಯೂರಿಟಿ ಸೂಪರ್‌ವೈಸರ್‌ಗಳು & ಗಾರ್ಡ್‌ಗಳು ಬೇಕಾಗಿದ್ದಾರೆ. ವಿದ್ಯಾರ್ಹತೆ : SSLC
ಸಂಬಳ : S/Sup 18,500/- (26days)
S/G- 17,500/- (26days)
ESI ಮತ್ತು PF ಊಟ ತಿಂಡಿ ಸೌಲಭ್ಯವಿದೆ.
9880727819
9620667819

FOR RENT/ ಬಾಡಿಗೆಗೆ ಇದೆ
(14x20 - W/F) ವಿಸ್ತೀರ್ಣದ 3 ವರ್ಷದಿಂದ ವ್ಯಾಪಾರ ಮಾಡುತ್ತಿದ್ದ ಬೇಕರಿಯು ಈಗ ಖಾಲಿ ಇದೆ (Main Road) ಸಂಪರ್ಕಿಸಿ: ಶರ್ಮ ಕಾಫಿ ವರ್ಕ್ಸ್, ಬೋಗಾದಿ, 2ನೇ ಹಂತ, ಮೈಸೂರು–26
9448850596

ತಕ್ಷಣ ಬೇಕಾಗಿದ್ದಾರೆ
ಮೈಸೂರಿನ ಕನ್ನಡ ಸುದ್ದಿ ವಾಹಿನಿಯಲ್ಲಿ ಕೆಲಸ ನಿರ್ವಹಿಸಲು ವಿಡಿಯೋ ಎಡಿಟರ್, ನಿರೂಪಕಿಯರು (Anchors). ನ್ಯೂಸ್ ರಿಪೋರ್ಟರ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ತಕ್ಷಣವೇ ಬೇಕಾಗಿದ್ದಾರೆ. ಆಕರ್ಷಕ ವೇತನ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
9738591367, 6366313175

S.K. Constructions
ನಿಮ್ಮ ಕನಸು ನಮ್ಮ ನನಸು
ವಿಜಯನಗರ 4ನೇ ಹಂತದಲ್ಲಿ MUDA Approved ಹೊಸ ಲೇಔಟ್‌ನಲ್ಲಿ ನಾವೇ ಲೋನ್ ಮಾಡಿಸಿ 20x30 - 2 BHK. 36 ಲಕ್ಷ. 30x40 - 2 BHK = 74 ಲಕ್ಷಕ್ಕೆ ಉತ್ತಮ ಗುಣಮಟ್ಟದಲ್ಲಿ ಇಂಟೀರಿಯರ್ ಸಹಿತ ಹೊಸ ಮನೆ ಕಟ್ಟಿಕೊಡುತ್ತೇವೆ.
Mob: 7892008440

Ekadantha Ventures
Sites for sale, near Hale Kesare Main Road, Super location, best investment. Opportunity for both commercial and residential purposes, Mysore.
Mob: 9900375763

SITES FOR SALE
Ready for registration
30x40 & 30x50
Near MIT College, Bank loan available, from City only 9 kms. Contact:
Mob: 9900375763

ಮನೆಯಿಂದಲೇ ಕೆಲಸ
ಗೃಹಿಣಿಯರು, ವಯಸ್ಸಾದವರು, ವಿದ್ಯಾರ್ಥಿ ಗಳಿಗೆ ವಯಸ್ಸಿನ ಮಿತಿ ಇಲ್ಲ, ಇಲ್ಲಿದೆ ಸುವರ್ಣಾವಕಾಶ. ಡಾಟಾ ಎಂಟ್ರಿ, ಬುಕ್ ರೈಟಿಂಗ್, ಫಾರಂ ಫಿಲ್ಲಿಂಗ್, ವಾಟ್ಸಾಪ್ ಟೈಪಿಂಗ್ ಕೆಲಸಗಳು. ಗಳಿಸಿ ತಿಂಗಳಿಗೆ 15,000 ದಿಂದ 20,000.
Mob: 7619289250

ಭೈರವೇಶ್ವನಗರ (ಹೆಬ್ಬಾಳ್ 1ನೇ ಹಂತ ಶ್ರೀ ಅಂಕಮ್ಮನವರ ದೇವಸ್ಥಾನದ ಹಿಂದೆ ಕಾರ್ನರ್ ಸೈಟ್ ನಂ. (2) 20x40
2) ಅದರ ಪಕ್ಕದಲ್ಲಿ ಸೈಟ್ ನಂ. (3) 40x50 ಸೈಟ್‌ಗಳು ಕೂಡಲೇ ಮಾರಾಟಕ್ಕೆ ಕೂಡಲೇ ಸಂಪರ್ಕಿಸಿ ಮತ್ತು ಜಮೀನು ಮಾರಾಟಕ್ಕಿದೆ ಬೆಟ್ಟದ ಹಿಂದೆ ಹಡಜನ ಗ್ರಾಮದಲ್ಲಿ ಮೇನ್ ರೋಡಿನಲ್ಲಿ ಸರ್ವೆ ನಂ.97/1ರಲ್ಲಿ 1.10 ಗುಂಟೆ ಜಮೀನು ಮಾರಾಟಕ್ಕಿದೆ.
9611135796

ವಧು–ವರಾನ್ವೇಷಣೆ
ಒಕ್ಕಲಿಗ/ಕುರುಬ/ ಲಿಂಗಾಯತ/ನಾಯಕ SC & ಎಲ್ಲಾ ಜಾತಿಯ ವಧು–ವರರಿಗಾಗಿ ಕೂಡಲೇ ಸಂಪರ್ಕಿಸಿ:
(II Marriages Also)
9343175000

ಮನೆಯಿಂದಲೇ ಕೆಲಸ
ಗೃಹಿಣಿಯರಿಗೆ, ವಯಸ್ಸಾದವರಿಗೆ, ವಿದ್ಯಾರ್ಥಿಗಳು ವಯಸ್ಸಿನ ಮಿತಿ ಇಲ್ಲ. ಪೆನ್ಸಿಲ್ ಪ್ಯಾಕಿಂಗ್, ಕವರ್ ಪ್ಯಾಕಿಂಗ್, ಚಾಕೋಲೇಟ್ ಪ್ಯಾಕಿಂಗ್, ಜ್ಯುವೆಲರಿ ಪ್ಯಾಕಿಂಗ್, ಮೆಹಂದಿ ಪ್ಯಾಕಿಂಗ್, ಫ್ಲವರ್ ಪ್ಯಾಕಿಂಗ್ ಕೆಲಸಗಳು ಲಭ್ಯವಿದೆ. ಮನೆಯಿಂದಲೇ ಮಾಡಿ ಗಳಿಸಿ ತಿಂಗಳಿಗೆ 25,000 ದಿಂದ 30,000 ವರೆಗೆ. ಸಂಪರ್ಕಿಸಿ:
Mob: 8147197339

HOUSE FOR SALE
20x30, 2 BHK, G.Floor, 1st Floor, 2nd Floor, solar available.
9164768704, 9008910198
Arvindanagar, Mysore

WANTED
* Graphic Designer 2
Coraldraw + Photoshop (1 yrs exp)
* MARKETING MANAGER 1
1 Year Experience
* BOARD MAKER 1
LED, Lighting Board (1 yrs exp)
YASHMITHA BIG PRINTS
PH : 88841 40303

ಆಫೀಸ್ ಬಾಯ್ ಬೇಕಾಗಿದ್ದಾರೆ
10ನೇ ತರಗತಿ ಪಾಸ್, 2 ವೀಲರ್ ಕಡ್ಡಾಯ.
ವಯಸ್ಸಿನ ಮಿತಿ: 25ರ ಒಳಗೆ,
ಪಾಸ್‌ಪೋರ್ಟ್ ಫೋಟೋ ಜೊತೆಗೆ ಸ್ವವಿವರದೊಂದಿಗೆ ಸಂಪರ್ಕಿಸಿ
9742803033, 9611162888

ಅನುಬಂಧ ಮ್ಯಾರೇಜಸ್
ಎಲ್ಲಾ ಜಾತಿಯ ಡಾಕ್ಟರ್, ಇಂಜಿನಿಯರ್ ವಧುವರರಿಗೆ ಎಲ್ಲಾ ಜಾತಿಯ ವಿದೇಶದಲ್ಲಿರುವ ವಧುವರರಿಗೆ ಎಲ್ಲಾ ಜಾತಿಯ ಸುಂದರ ಶ್ರೀ ಮಂತ ವಿದ್ಯಾವಂತ ವಧುವರರು, ವಿಧುರರು, ವಿಧವೆಯರು, ವಿಚ್ಛೇದಿತರು, ನೇರ ಸಂಪರ್ಕಿಸಿ
6361740552

ಬೇಕಾಗಿದ್ದಾರೆ
ಸಲೂನ್ ಮೆನ್ಸ್ ಪಾರ್ಲರ್ ನಲ್ಲಿ ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ.
ಸಂಬಳ 15 ರಿಂದ 25 ಸಾವಿರ
ವಿಳಾಸ: ಸಾತಗಳ್ಳಿ ಮೈಸೂರು
ಸಂಪರ್ಕಿಸಿ ಶಿವು:
9844341652
9880467652

LIFE PARTNER ಆಗಲು Govt Job ಇರುವ 2ನೇ ಸಂಬಂದಕ್ಕೆ ವಧು ಬೇಕಾಗಿದ್ದಾರೆ
ಒಕ್ಕಲಿಗಾ ಗೌಡ
Age: 41/5.5 B.E, Govt Engineer
Salary: 80,000/-
ಇರುವಂತಹ ವಿದ್ಯಾವಂತೆ, ಯಾವುದೇ ಜಾತಿಯ ಅಭ್ಯಂತರವಿಲ್ಲದೆ, 2ನೇ ಸಂಬಂಧಕ್ಕೆ ವಿಧವೆ/ವಿಚ್ಛೇದಿತೆ/ನೌಕರಸ್ಥ ಬಡವ/ವಧು ಬೇಕಾಗಿದ್ದಾರೆ. ಮಕ್ಕಳಿದ್ದರೂ ಪರವಾಗಿಲ್ಲ
ಮೈಸೂರು **9480385742**

ಯುವಕ ಯುವತಿಯರು ಬೇಕಾಗಿದ್ದಾರೆ
7th, SSLC, PUC, Diploma, In Nursing & Any Educational Qualification
ಮೈಸೂರು ಹಾಗೂ ಮಂಗಳೂರಿನಲ್ಲಿ ಹೋಂ ಕೇರ್ ಕೆಲಸಕ್ಕೆ ಬೇಕಾಗಿದ್ದಾರೆ. ತರಬೇತಿಯೊಂದಿಗೆ ಉದ್ಯೋಗವನ್ನು ಒದಗಿಸಲಾಗುವುದು ಊಟ ಮತ್ತು ವಸತಿಯೊಂದಿಗೆ ಉತ್ತಮ ಸಂಬಳವನ್ನು ನೀಡಲಾಗುವುದು.
ಸಂಬಳ: 12000-18000
9035324777
7259306665

SITE FOR SALE
30x40 site for sale in shrinagar 40x60 House for Sale in Vidyarayanapuram 40x60 site for sale in Vimana nagar Cont.
9880344263

ಮನೆ ಮಾರಾಟಕ್ಕಿದೆ
20x30 North Door West
ದಟ್ಟಗಳ್ಳಿ 3ನೇ ಹಂತ, 55 ಲಕ್ಷ
9379056972

HOUSE FOR RENT
50X80 Size East Facing 3BHK 2450, H.T.Double Road, Vijayanagara IInd Stage, Near K.D Circle.
9886634609

ಸೈಟು ಮಾರಾಟಕ್ಕಿದೆ
20x30 East West ಶ್ರೀನಗರ ಡಿ.ಬ್ಲಾಕ್ ಹತ್ತಿರ, ಮೈಸೂರು, 16 ಲಕ್ಷ
9379056972

ಸೈಟು ಬೇಕಾಗಿದೆ
ಲಾಲ್‌ಬಹದ್ದೂರ್ ಶಾಸ್ತ್ರಿನಗರ ವಸಂತನಗರ, ಶಾತಂವೇರಿ ಗೋಪಾಲಗೌಡ ನಗರ, ಸಪ್ತ ಮಾತೃಕ ಲೇಔಟ್, ಪೊಲೀಸ್ ಲೇಔಟ್, ಜೆ.ಎಸ್.ಎಸ್.ಲೇಔಟ್
9844436672

1) 30x50 new RT Nagar Near
2) 10,20 Guntas Farm Land@KRS backwater.
3) 30x40 Narasipura road
4) 30x40 Vivekananda nagar
5) 40x70 house vidyaranya puram
6) 30x40 Jnanabarathi lyt JP Nagar
7) 20x30 g+1 house,
30x40site kandaya lyt Srirampura
New and old house city surrounding
Prakruthi Properties
9538690359, 9035990359

WANTED
Bhanavi Hospital
Typist
Receptionist
ANM Nursing Staff
9972982665

ಮುಡಾ ಕಾರ್ನರ್ ಸೈಟ್
ಈಸ್ಟ್ ಫೇಸಿಂಗ್, 1124 ಚದರಡಿ ಏರ್ ಪೋರ್ಟ್ ಹಿಂಭಾಗದ ರಸ್ತೆ, ಜ್ಞಾನಭಾರತಿ ಲೇಔಟ್, ಚದುರಡಿಗೆ 3000ರೂ.
ಡೈರೆಕ್ಟ್ ಓನರ್
9342123373

ಬೇಕಾಗಿದ್ದಾರೆ
ಫ್ಯಾಕ್ಟರಿ ಲೇಬರ್ ಕೆಲಸಕ್ಕೆ ಪುರುಷರು ಬೇಕಾಗಿದ್ದಾರೆ. ಹೆಚ್.ಡಿ.ಕೋಟೆ ರಸ್ತೆ, ಜೆಮಿನಿ ರೋಲಿಂಗ್ ಷಟರ್ ಮಟೀರಿಯಲ್, ಮೈಸೂರು
ಸಂಬಳ : 12,500/– ಸಂಪರ್ಕಿಸಿ
7829665715

ಮೈಸೂರು ಮಿತ್ರ
ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು

ಮತ್ತಷ್ಟು ವರ್ಗೀಕೃತ ಜಾಹೀರಾತು ಪುಟ 10 ರಲ್ಲಿ

ಐಷಾರಾಮಿ ವಿಮಾನದಲ್ಲಿ ಮುಖ್ಯಮಂತ್ರಿಗಳ ಜೊತೆ ಸಚಿವ ಜಮೀರ್ ರೀಲ್ಸ್‌ಗೆ ವ್ಯಾಪಕ ಖಂಡನೆ



ಬೆಂಗಳೂರು, ಡಿ. 22(ಕೆಎಂಶಿ)– ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಐಷಾರಾಮಿ ವಿಮಾನದಲ್ಲಿ ಮಾಡಿರುವ ರೀಲ್ಸ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ರಾಜ್ಯದ ಜನರು ಬರದ ಸಂಕಷ್ಟಕ್ಕೆ ಸಿಲುಕಿದ್ದರೆ ಜವಾಬ್ದಾರಿಯುತ ಸಚಿವರು ಮೋಜು–ಮಸ್ತಿ, ರೀಲ್ಸ್ ಮಾಡಿಕೊಂಡು ತಿರುಗುತ್ತಿರುವುದು ರಾಜ್ಯದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿಪಕ್ಷ ಬಿಜೆಪಿ ಸಹ ಸಚಿವ ಜಮೀರ್ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜಮೀರ್ ಅವರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯ್ಯುತ್ತಿದೆ, ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ. ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಷಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತೇನೂ ಅಲ್ಲ. ಮುಖ್ಯಮಂತ್ರಿ ಮತ್ತವರ ಮಂತ್ರಿ ಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ "ರೋಮ್ ದೊರೆ ನೀರೋ" ಉಲ್ಲೇಖಿಸುವ ಬದಲು 'ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ' ಎಂದು ವರ್ಣಿಸಬಹುದಾಗಿದೆ ಎಂದು ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಸಹ ಜಮೀರ್ ರೀಲ್ಸ್ ಅನ್ನು ಕಟುವಾಗಿ ಟೀಕಿಸಿದ್ದು, ಬರದಿಂದ ಕಂಗೆಟ್ಟಿರುವ ರೈತರಿಗೆ ಪರಿಹಾರ ಕೊಡಲು ರಾಜ್ಯ ಸರಕಾರದಲ್ಲಿ ಹಣ ಇಲ್ಲ. ಅಭಿವೃದ್ಧಿ ಕೆಲಸಗಳು ಹಾಗೂ ಗ್ಯಾರಂಟಿಗಳಿಗೆ ಕೊಡಲು ಹಣವಿಲ್ಲ.

ಆದರೆ, ಐಷಾರಾಮಿ ಖಾಸಗಿ ವಿಮಾನದಲ್ಲಿ ಮುಖ್ಯಮಂತ್ರಿ, ಸಚಿವರು, ರಾಜಕೀಯ ಕಾರ್ಯದರ್ಶಿಗಳನ್ನು ಹಾಗೂ ವಸತಿ ಸಚಿವರನ್ನು ಸುತ್ತಿಸಲು ಹಣವಿರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜವಾದಿ ಅಲ್ಲ, ಮಜಾವಾದಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ



ಮೈಸೂರು, ಡಿ. 22– ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾರೇ ಕಾಂಗ್ರೆಸ್ ಅಭ್ಯರ್ಥಿಯಾದರು ಸಂಘಟನಾತ್ಮಕವಾಗಿ ಕೆಲಸ ಮಾಡುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್‌ಗೌಡ ತಿಳಿಸಿದರು.

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿರುವ ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಆ ಮೂಲಕ ಕೋಮುವಾದಿ ಬಿಜೆಪಿಯನ್ನು ಹಾಗೂ ಬಿಜೆಪಿ ಸಂಸದರನ್ನು ಸೋಲಿಸಲು ಎಲ್ಲರೂ ಶ್ರಮಿಸೋಣ ಎಂದರು. ಅದೇ ರೀತಿಯಲ್ಲಿ ಮೈಸೂರು ಮಹಾನಗರಪಾಲಿಕೆ ಚುನಾವಣೆಯಲ್ಲೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಸ್ವತಂತ್ರವಾಗಿ ಪಾಲಿಕೆ ಅಧಿಕಾರ ಹಿಡಿಯಬೇಕಿದೆ. ಇದಕ್ಕಾಗಿ ಪಕ್ಷದ ಎಲ್ಲರೂ ಸಹ ಒಗ್ಗೂಡಿ ಕೆಲಸ ಮಾಡೋಣ ಎಂದರು.

ಅಲ್ಲದೇ ಡಿ.22ರಂದು ಮಧ್ಯಾಹ್ನ ನಡೆಯುವ ಮೈಸೂರು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಪೆರಿಫೆರಲ್ ಕ್ಯಾನ್ಸರ್ ಕೇಂದ್ರ ಕಟ್ಟಡ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭ ಹಾಗೂ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಸೇರಿದ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದು ಹೇಳಿದರು.

ಡಿ.26ರಿಂದ ವಿದ್ಯಾರ್ಥಿಗಳಿಗೆ ಚಳಿಗಾಲದ ಶಿಬಿರ



ಮೈಸೂರು, ಡಿ.22(ಜಿಎ)–ಮೈಸೂರಿನ ಸಾತಗಳ್ಳಿ ಎರಡನೇ ಹಂತದಲ್ಲಿನ ಲರ್ನರ್ಸ್ ಗ್ಲೋಬಲ್ ಶಾಲೆ ವತಿಯಿಂದ ಡಿ.26ರಿಂದ 30ರವರೆಗೆ ಶಿಕ್ಷಣ ಸಂಸ್ಥೆಯಲ್ಲಿ ಪ್ರೀಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಚಳಿಗಾಲದ ಶಿಬಿರ ಆಯೋಜಿಸಲಾಗಿದೆ ಎಂದು ಶಿಕ್ಷಕಿ ಶೋಭಿತಾ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಬಿರ ನಿತ್ಯ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೂ ನಡೆಯಲಿದ್ದು, ಈ ವೇಳೆ ಶೈಕ್ಷಣಿಕ ಕಾರ್ಯಾಗಾರ, ಕಲೆ ಮತ್ತು ಕರಕುಶಲ ಕಲೆ, ಕ್ರೀಡೆ, ನೃತ್ಯ ಮತ್ತು ಸಂಗೀತ ಹಾಗೂ ವ್ಯಾಯಾಮಗಳು ಇರಲಿವೆ. ಸಮಗ್ರ ಅಭಿವೃದ್ಧಿ ಕೇಂದ್ರೀಕರಿಸಿ ಶಿಬಿರ ಆಯೋಜಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ದೂ. 99169 33202 ಸಂಪರ್ಕಿಸಬಹುದಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಸಂಸ್ಥಾಪಕ ಮುರಳಿ ಮೋಹನ್ ಕೋನರೆಡ್ಡಿ, ಅಮೃತ್‌ರಾವ್ ಉಪಸ್ಥಿತರಿದ್ದರು.

ಸಂಸದರ ಅಮಾನತಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

- ವಿಪಕ್ಷಗಳ ಹಕ್ಕು ಕಸಿದಿದ್ದಾರೆ
- ಪ್ರಜಾಪ್ರಭುತ್ವ ವಿರೋಧಿ ನೀತಿ
- ಸಿದ್ದರಾಮಯ್ಯ ಅಕ್ಕ ಪಕ್ಕ ನಿಲ್ಲಲು ಪೈಪೋಟಿ

ಮೈಸೂರು, ಡಿ.22(ಬಿಎಲ್‌ಯು)– ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಲೋಕಸಭೆ ಹಾಗೂ ರಾಜ್ಯಸಭೆಯ ಸದಸ್ಯರನ್ನು ಗರಿಷ್ಠ ಪ್ರಮಾಣದಲ್ಲಿ ಅಮಾನತು ಮಾಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಇಂತಹ ಬೆಳವಣಿಗೆಯನ್ನು ಅವಲೋಕಿಸಿದರೆ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಈಗ ಇದೆಯೇ ಎಂಬ ಪ್ರಶ್ನೆ ಎದುರಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸದನದಲ್ಲಿ ವಿರೋಧ ಪಕ್ಷದವರು ಏನು ಹೇಳುತ್ತಾರೆ ಎಂದು ಸರ್ಕಾರ ಗಂಭೀರವಾಗಿ ಆಲಿಸಬೇಕು. ಆದರೆ ವಿರೋಧ ಪಕ್ಷದವರು ಮಾತನಾಡುವುದೇ ಬೇಡ ಎಂಬ ಮನಸ್ಥಿತಿ ತಳೆದರೆ ಹೇಗೆ ಎಂದು ಪ್ರಶ್ನಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಚಾಟಿ ಬೀಸಿದರು.

ಪ್ರಜಾಪ್ರಭುತ್ವದಲ್ಲಿ ಜನರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದಾರೆ. ಈ ಮೂಲಕ ಜನರು ಜನಪ್ರತಿನಿಧಿಗಳೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುತ್ತಾರೆ. ಇದರಿಂದ ಜನರ ಪರವಾಗಿ ಜನಪ್ರತಿನಿಧಿಗಳು ಸದನದಲ್ಲಿ ಮಾತನಾಡುತ್ತಾರೆ. ಆದರೆ ಜನರು ನೀಡಿರುವ ಹಕ್ಕನ್ನು ಸರ್ಕಾರ ಕಸಿದುಕೊಂಡರೆ ಹೇಗೆ ಎಂದು ಸಿದ್ದರಾಮಯ್ಯ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಸರಣಿ ಪ್ರಶ್ನೆಗಳನ್ನು ಕೇಳಿದರು.



ನರೇಂದ್ರ ಮೋದಿ ಯಾವ ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಾರೆ...

ಬರಗಾಲದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಸಚಿವ ಜಮೀರ್ ಅಹಮ್ಮದ್ ಜೊತೆ ಐಷರಾಮಿ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ ಎಂಬ ಬಿಜೆಪಿ ನಾಯಕರ ಟೀಕೆಗೆ ಕಿಡಿಕಾರಿದ ಸಿದ್ದರಾಮಯ್ಯ, ಹಾಗಾದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಯಾವ ವಿಮಾನದಲ್ಲಿ ಪ್ರಯಾಣಿಸುತ್ತಾರೆ? ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.

ಇಡೀ ವಿಮಾನದಲ್ಲಿ ನರೇಂದ್ರ ಮೋದಿ ಅವರೊಬ್ಬರೇ ಪ್ರಯಾಣ ಮಾಡುವುದಿಲ್ಲವೇ ಎಂದು ಮರು ಪ್ರಶ್ನಿಸಿದ ಸಿದ್ದರಾಮಯ್ಯ, ಈ ವಿಚಾರವನ್ನು ಮೊದಲು ನೀವು ಬಿಜೆಪಿ ನಾಯಕರನ್ನು ಕೇಳಿ ಎಂದು ಪತ್ರಕರ್ತರಿಗೆ ಸಲಹೆ ನೀಡಿದರು.

ಜನಪ್ರತಿನಿಧಿಗಳನ್ನು ಸದನದಿಂದ ಹೊರಗಿಟ್ಟು ಬಹಳಷ್ಟು ಕಾನೂನುಗಳಿಗೆ ತಿದ್ದುಪಡಿ ತಂದಿದ್ದಾರೆ. ಇದು ಸರ್ಕಾರದ ಜನ ವಿರೋಧಿ ನೀತಿಯಾಗಿದೆ. ಈ ಮೂಲಕ ಭಾರತದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ಜನರು ಪ್ರಜಾಪ್ರಭುತ್ವ ವ್ಯವಸ್ಥೆ ಬಯಸುತ್ತಾರೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಈ ಕಾರಣ ಬಿಜೆಪಿಗೆ ಪಾಠ ಕಲಿಸಲು ಚುನಾವಣೆ ಸಂದರ್ಭದಲ್ಲಿ ಜನರು ಸೂಕ್ತ ತೀರ್ಮಾನ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಕೇಸರಿ ನಾಯಕರಿಗೆ ಎಚ್ಚರಿಕೆ ನೀಡಿದರು.

ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯರನ್ನು ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಪತ್ರಕರ್ತರ ಜೊತೆ ಮಾತನಾಡುವ ಸಂದರ್ಭದಲ್ಲಿ ಅಕ್ಕ ಪಕ್ಕ ನಿಲ್ಲಲು ಕೆಲವು ಕಾಂಗ್ರೆಸ್ ಮುಖಂಡರು ಹರಸಾಹಸ ಪಟ್ಟರೂ ಪೊಲೀಸರಂತೂ ಸಿದ್ದರಾಮಯ್ಯ ಸನಿಹ ಹೋಗಲು ಬಿಡಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಶಾಸಕರಾದ ರವಿಶಂಕರ್, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್, ಡಾ.ತಿಮ್ಮಯ್ಯ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಮರಿಗೌಡ, ಪುಷ್ಪ ಅಮರನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶಾಲೆ, ಹಾಸ್ಟೆಲ್ ಪರಿಶೀಲನೆಗಾಗಿ ವಿಚಕ್ಷಣ ದಳ ರಚನೆ

ಬೆಂಗಳೂರಿನ ಪೀಣ್ಯ ಬಳಿಯ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಶುಚ್ಚಿಗೊಳಿಸಿರುವ ಪ್ರಕರಣ ಸಂಬಂಧ ಪರಿಶೀಲನೆಗಾಗಿ ವಿಚಕ್ಷಣ ದಳ ರಚನೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ತಿಳಿಸಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಶಾಲೆಗಳು ಮತ್ತು ಹಾಸ್ಟೆಲ್ ಹಂತದಲ್ಲಿ ಏನಾಗಿದೆ ಎಂದು ತಿಳಿಯುತ್ತಿಲ್ಲ. ಈ ಹಿನ್ನೆಲೆ ಒಟ್ಟಾರೆಯಾಗಿ ಇಂತಹ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರಲ್ಲಿ ಭಾಗಿಯಾಗಿರುವ ಯಾರನ್ನು ಬಿಡುವುದಿಲ್ಲ ಎಂದು ಡಾ.ಮಹದೇವಪ್ಪ ಎಚ್ಚರಿಸಿದರು.

ಇಂಡಿಯಾ ಮೈತ್ರಿಕೂಟದ ತೀರ್ಮಾನ ಅಂತಿಮ

ಇಂಡಿಯಾ ಮೈತ್ರಿ ಕೂಟದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡುವ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡುವ ಪ್ರಸ್ತಾಪವಾಗಿದೆ ಅಷ್ಟೆ, ಆದರೆ ಇನ್ನು ಅಂತಿಮ ತೀರ್ಮಾನವಾಗಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದವರೇ ಆದ ಕಾರಣ ಈ ಪ್ರಸ್ತಾಪಕ್ಕೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ, ಇಂಡಿಯಾ ಮೈತ್ರಿಕೂಟದಲ್ಲಿ ಯಾವ ತೀರ್ಮಾನ ಮಾಡುತ್ತಾರೊ ಅದಕ್ಕೆ ನಾನು ಬದ್ಧ ಎಂದು ತಿಳಿಸಿದರು. ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಮಾಡುವ ಸಂಬಂಧ ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಲಿಲ್ಲ.

ಪ್ರಧಾನಿ ನರೇಂದ್ರ ಮೋದಿ ಸಮಾಧಾನವಾಗಿ ಕೇಳಿದ್ರು

ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕರ್ನಾಟಕದ ಬರಗಾಲದ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ನರೇಂದ್ರ ಮೋದಿ ಅವರು ನಮ್ಮ ಮಾತನ್ನು ಸಮಾಧಾನವಾಗಿ ಕೇಳಿದರು.

ಮೇಕೆದಾಟು ಯೋಜನೆ, ಮಹದಾಯಿ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ, ನರೇಗಾದಲ್ಲಿ 150 ಮಾನವ ದಿನಗಳ ಹೆಚ್ಚಳ ಮಾಡುವಂತೆ ಕೂಡ ಕೇಳಿದ್ದೇನೆ. ಈ ವಿಚಾರವಾಗಿ ಸಂಬಂಧಪಟ್ಟ ಇಲಾಖೆಯವರ ಜೊತೆ ನಾಳೆ (ಡಿಸೆಂಬರ್ 23) ಸಭೆ ನಡೆಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು. ನಮ್ಮ ಕರ್ತವ್ಯ ನಾವು ನಿರ್ವಹಣೆ ಮಾಡಿದ್ದೇವೆ. ಆದರೆ ನಮ್ಮ ಮಾತಿಗೆ ಪ್ರಧಾನಿಗೆ ಮನವರಿಕೆ ಆಗಿದೆಯೋ, ಇಲ್ಲವೊ ಎಂದು ಹೇಗೆ ಹೇಳಲು ಸಾಧ್ಯ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮಾಸ್ಕ್ ಧರಿಸಿ ಮಾದರಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮಾಸ್ಕ್ ಧರಿಸಿ ಮಾದರಿಯಾದರು. ಎರಡು ದಿನಗಳ ಪ್ರವಾಸಕ್ಕೆ ಇಂದು ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ ಮಾಸ್ಕ್ ಧರಿಸಿದ್ದರು. ಪತ್ರಕರ್ತರ ಜೊತೆ ಮಾತನಾಡುವ ಸಂದರ್ಭದಲ್ಲಿ ಮಾಸ್ಕ್ ಧರಿಸಿದ್ದರಿಂದ ಮಾತು ಕೇಳಿಸುತ್ತಿರಲಿಲ್ಲ. ಈ ವೇಳೆ ಮಾಸ್ಕ್ ತೆಗೆದು ಮಾತನಾಡುವಂತೆ ಪತ್ರಕರ್ತರು ಕೇಳಿಕೊಂಡಾಗ ಸಿದ್ದರಾಮಯ್ಯ ಅವರಂತೂ ಮಾಸ್ಕ್ ಅನ್ನು ಸ್ವಲ್ಪ ಕೆಳಗೆ ಸರಿಸಿದರೆ ಹೊರತು ಪೂರ್ತಿಯಾಗಿ ತೆಗೆಯಲಿಲ್ಲ. ಕೇರಳದಲ್ಲಿ ಹಲವರನ್ನು ಬಲಿ ತೆಗೆದುಕೊಂಡು ಕರ್ನಾಟಕದಲ್ಲೂ ದಾಂಗುಡಿ ಇಟ್ಟಿರುವ ಕೊರೊನಾದಿಂದ ಪಾರಾಗಲು ಎಲ್ಲರೂ ಮಾಸ್ಕ್ ಧರಿಸುವಂತೆ ಸಲಹೆ ನೀಡಿರುವ ಸಿದ್ದರಾಮಯ್ಯ ತಾವೇ ಮಾಸ್ಕ್ ಧರಿಸಿ ಮಾದರಿಯಾಗಿದ್ದಾರೆ.

ಪ್ರವಾಸಿ ತಾಣ ಬಂದ್ ಮಾಡುವ ಪರಿಸ್ಥಿತಿ ಇಲ್ಲ

ಕೊರೊನಾ ಸೋಂಕು ಹರಡುತ್ತಿದ್ದರೂ ಮೈಸೂರು ಸೇರಿದಂತೆ ಕರ್ನಾಟಕದ ಪ್ರವಾಸಿ ತಾಣವನ್ನು ಬಂದ್ ಮಾಡುವ ಪರಿಸ್ಥಿತಿ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಆರು ಜನರಿಗೆ ಕೋವಿಡ್ ಪಾಸಿಟಿವ್ ಇದೆ. ಆದರೆ ಅವರಿಗೆ ಟ್ರಾವೆಲ್ ಹಿಸ್ಟ್ರಿ ಇಲ್ಲ. ಮಧುಮೇಹ ಸೇರಿದಂತೆ ಬೇರೆ ಬೇರೆ ರೋಗದ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಆಗಿದೆ ಎಂದು ತಿಳಿಸಿದರು.

ಈ ಕಾರಣದಿಂದ ಯಾರೂ ಕೂಡ ಇದಕ್ಕೆ ಭಯ ಪಡಬೇಕಿಲ್ಲ. ಆದರೆ ಎಲ್ಲರೂ ಕೋವಿಡ್ ನಿಯಮ ಪಾಲನೆ ಮಾಡಿ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು. ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದರೆ ಮೈಸೂರು ಸೇರಿದಂತೆ ಕರ್ನಾಟಕದ ಪ್ರವಾಸಿ ತಾಣಗಳನ್ನು ಮುಚ್ಚುವ ಪರಿಸ್ಥಿತಿ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಸಂಸತ್ ಮೇಲಿನ ದಾಳಿ ಪ್ರಶ್ನಿಸಿದ್ದಕ್ಕೆ 146 ಸಂಸದರ ಅಮಾನತು

ಬೆಂಗಳೂರು, ಡಿ.22(ಕೆಎಂಶಿ)–ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ್ದಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ಅಮಾನತು, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ದೇಶದಾದ್ಯಂತ



ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಲಾಗಿದೆ, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೇ ಎಂಬ ಪ್ರಶ್ನೆ ಜನರ ಮುಂದಿಡುತ್ತಿದ್ದೇವೆ. ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಹೊರಗೆ ಪ್ರತಿಭಟನೆ ಮಾಡಿದರು. ಸದನದ ಒಳಗೆ ಚರ್ಚೆ ಮಾಡಲು ಬಿಜೆಪಿಯ 65 ನಾಯಕರನ್ನು ಮತದಾರರು ಆರಿಸಿ, ಕಳುಹಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಶೇ.98ರಷ್ಟು ಫಲಾನುಭವಿಗಳನ್ನು ತಲುಪಿವೆ, ಸುಮಾರು 59 ಸಾವಿರ ಕೋಟಿ ರೂ. ಅನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ ಎಂದರು.

ನಾಳೆ ವಾಟಾಳು ಶ್ರೀಗಳ 75ನೇ ಹುಟ್ಟುಹಬ್ಬ

ಮೈಸೂರು, ಡಿ.22– ವಾಟಾಳು ಶ್ರೀ



ಸೂರ್ಯಸಿಂಹಾಸನ ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ 75ನೆಯ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮಗಳಿಂದ ವಾಟಾಳಿನಲ್ಲಿ ಡಿ.24ರಂದು ಆಚರಿಸಲಾಗುವುದು. ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನಸ್ವಾಮಿ ಹಾಗೂ ಶ್ರೀಮತಿ ಎನ್. ಶರ್ಮಿಳ ದಂಪತಿಗಳು ಶ್ರೀಗಳಿಗೆ ಕಾಷ್ಠದ ಸಿಂಹಾಸನವನ್ನು ಸಮರ್ಪಿಸಲಿದ್ದಾರೆ.

ಸಂಜೆ 4.30ಕ್ಕೆ ತಾಲೂಕಿನ ಸಂಘ ಸಂಸ್ಥೆಗಳವರು ಟಿ. ನರಸೀಪುರದಲ್ಲಿ ಶ್ರೀಗಳವರ ಮೆರವಣಿಗೆ ನಡೆಯಲಿದೆ. ಮಂಗಳ ವಾದ್ಯ ಹಾಗೂ ಜನಪದ ಕಲಾತಂಡಗಳೊಂದಿಗೆ ಮೆರವಣಿಗೆಯು ಭಗವಾನ್ ಚಿತ್ರಮಂದಿರದಿಂದ ಹೊರಟು ಲಿಂಕ್ ರಸ್ತೆ, ಖಾಸಗಿ ಬಸ್ ನಿಲ್ದಾಣದ ಮೂಲಕ ಸಾಗಿ ವಿದ್ಯೋ ದಯ ಶಿಕ್ಷಣ ಸಂಸ್ಥೆಯ ಆವರಣಕ್ಕೆ ತಲುಪಲಿದೆ. ಮಠಾಧಿಪತಿಗಳು, ಗಣ್ಯವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ತಾಲೂಕಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ದಾಸ್ತಾನು ಪರಿಶೀಲನೆಯ ಕಾರ್ಯ ಮುಂದೂಡಿಕೆ; ಎಂದಿನಂತೆ ಗ್ರಂಥಾಲಯ ಕಾರ್ಯನಿರ್ವಹಣೆ

ಮೈಸೂರು, ಡಿ.22– ಮೈಸೂರು ನಗರ ಕೇಂದ್ರ ಗ್ರಂಥಾಲಯ ಕಛೇರಿಯ ಅಧೀನ ಶಾಖಾ, ಸೇವಾ ಕೇಂದ್ರ ಗ್ರಂಥಾಲಯಗಳಲ್ಲಿ ಡಿಸೆಂಬರ್ 21ರಿಂದ ಜನವರಿ 31ರವರೆಗೆ ಪುಸ್ತಕ ದಾಸ್ತಾನು ಪರಿಶೀಲನೆಯ ಕಾರ್ಯವನ್ನು ಕೈಗೊಳ್ಳಲಾಗುತ್ತಿರುವುದರಿಂದ ಸದರಿ ದಿನಗಳಂದು ಸಾರ್ವಜನಿಕರಿಗೆ ಗ್ರಂಥಾಲಯದ ಎರವಲು ಸೇವೆಯನ್ನು ಒದಗಿಸಲಾಗುವುದಿಲ್ಲವೆಂದು, ಎರವಲು ಪಡೆದ ಪುಸ್ತಕಗಳನ್ನು ಹಿಂದಿರುಗಿಸುವ ಪ್ರಕ್ರಿಯೆ ಹಾಗೂ ದಿನಪತ್ರಿಕೆ, ನಿಯತಕಾಲಿಕೆ ವಿಭಾಗ ಮತ್ತು ಪರಾಮರ್ಶನ ವಿಭಾಗಗಳು ಮಾತ್ರ ಕಾರ್ಯ ನಿರ್ವಹಿಸುವ ಕುರಿತು ದಿನಪತ್ರಿಕೆಗಳಲ್ಲಿ ಪ್ರಕಟಣೆ ನೀಡಲಾಗಿತ್ತು.

ವಿದ್ಯಾರ್ಥಿಗಳಿಗೆ ಜನವರಿ–2024ರ ಮಾಹೆಯಲ್ಲಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳಿರುವುದರಿಂದ ಮತ್ತು ಸಾರ್ವಜನಿಕ ಬೇಡಿಕೆಯನುಸಾರ ಪುಸ್ತಕ ದಾಸ್ತಾನು ಪರಿಶೀಲನೆಯ ಕಾರ್ಯವನ್ನು ಮುಂದೂಡಲಾಗಿರುತ್ತದೆ. ಸಾರ್ವಜನಿಕ ಓದುಗರು, ವಿದ್ಯಾರ್ಥಿಗಳು ಎಂದಿನಂತೆ ಗ್ರಂಥಾಲಯದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಮೈಸೂರಿನ ಕುವೆಂಪುನಗರದ ನಾಗರಿಕ ವೇದಿಕೆಯ ಪೂರ್ಣಪ್ರಜ್ಞಾ ವಿದ್ಯಾಕೇಂದ್ರದ 2ನೇ ತರಗತಿ ವಿದ್ಯಾರ್ಥಿ ಶರ್ವಿನ್ ವಿ 6ನೇ ಓಪನ್ ನ್ಯಾಷನಲ್ ಲೆವೆಲ್ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ 7ನೇ ತರಗತಿ ವಿದ್ಯಾರ್ಥಿ ಚಿರಾಗ್ ಜಿ, ಮತ್ತು ವರುಣ್ ರಾಜ್ ಜಿಲ್ಲಾ ಮಟ್ಟದ ಬ್ಯಾಸ್ಕೆಟ್ಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿ 2ನೇ ಬಹುಮಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೇದಿಕೆ ಗೌರವ ಅಧ್ಯಕ್ಷ ಪುಟ್ಟಸ್ವಾಮಿ, ಅಧ್ಯಕ್ಷ ಶ್ರೀರಂಗಯ್ಯ, ಉಪಾಧ್ಯಕ್ಷ ಎಚ್.ಅರವಿಂದ್, ಕಾರ್ಯದರ್ಶಿ ಕುಳ್ಳೇಗೌಡ, ಶಾಲಾ ಸಮಿತಿ ಅಧ್ಯಕ್ಷ ಜೆ ಲೋಕೇಶ್, ಸದಸ್ಯರಾದ ಎಸ್.ಕೃಷ್ಣ, ಶೈಲೇಂದ್ರ, ರಮೇಶ್, ಬಿ.ಶಿವಣ್ಣ, ರೇವಣ್ಣರಾಜ್, ಪಿ.ರಮೇಶ್, ಶ್ರೀಕಾಂತ್, ಅಪ್ಪಾಜಿಗೌಡ, ಲಕ್ಷ್ಮಿಗೌಡ ಮತ್ತಿತರರು ಉಪಸ್ಥಿತರಿದ್ದರು.

ಲಾಜಿಸ್ಟಿಕ್ಸ್ ಉದ್ಯಮದಲ್ಲಿ ವಿಫುಲ ಅವಕಾಶಗಳಿವೆ

ಲಾಜಿಸ್ಟಿಕ್ಸ್ ಇಂಡಿಯಾ ಪ್ರೈಲಿ. ಸಿಇಓ ರಾಮ್‌ಕುಮಾರ್ ಗೋವಿಂದರಾಜನ್ ಅಭಿಮತ

ಮೈಸೂರು, ಡಿ.22(ಎಂಕೆ)– ಗಡಿಯಾಚೆಯ ವಿದೇಶಗಳಿಗೆ ಸರಕು–ಸಲಕರಣೆಗಳನ್ನು ರಫ್ತು ಹಾಗೂ ಆಮದು ಮಾಡಿಕೊಳ್ಳುವ ಲಾಜಿಸ್ಟಿಕ್ಸ್ ಉದ್ಯಮ ಅತ್ಯಂತ ದೊಡ್ಡ ಉದ್ಯಮ ಕ್ಷೇತ್ರವಾಗಿದ್ದು, ವಿಫುಲ ಅವಕಾಶಗಳು ದೊರೆಯಲಿವೆ ಎಂದು ಯುವ ಉದ್ಯಮಿ, ಡಬ್ಲ್ಯೂಐಝಡ್ ಲಾಜಿಸ್ಟಿಕ್ಸ್ ಇಂಡಿಯಾ ಪ್ರೈವೇಟ್ ಲಿ. ಸಂಸ್ಥಾಪಕ ಹಾಗೂ ಸಿಇಓ ರಾಮ್‌ಕುಮಾರ್ ಗೋವಿಂದರಾಜನ್ ತಿಳಿಸಿದರು.

ನಗರ ಸದರನ್ ಸ್ಟಾರ್ ಹೋಟೆಲ್‌ನಲ್ಲಿ ಭಾರತೀಯ ಉದ್ಯಮದ ಒಕ್ಕೂಟ (ಸಿಐಐ) ವತಿಯಿಂದ ಆಯೋಜಿಸಿದ್ದ 'ಕ್ರಾಸ್ ಬಾರ್ಡರ್ ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ 'ಅನ್‌ಲಾಕಿಂಗ್ ಗ್ರೋಥ್ ಆಪರ್ಚುನಿಟಿ' (Cross Border Logistics & Supply Chain 'Unlocking Growth Opportunitites') ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷದಲ್ಲಿ ನಮ್ಮ ಸಂಸ್ಥೆಯಲ್ಲಿಯೇ 1200 ಮಂದಿಗೆ ಉದ್ಯೋಗ ನೀಡಲಾಗಿದ್ದು, ಮುಂದಿನ ಎರಡ್ಮೂರು ವರ್ಷದಲ್ಲಿ ಸುಮಾರು 3 ಸಾವಿರ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ಗಡಿಯಾಚೆಗಿನ ವಿದೇಶಗಳಿಗೆ ಆಮದು



ಮತ್ತು ರಫ್ತು ವ್ಯವಹಾರವನ್ನು ಇನ್ನಷ್ಟು ಸರಳಗೊಳಿಸುವ ಉದ್ದೇಶದಿಂದ ಡಿಜಿಟಲ್ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಮೇಕ್ ಮೈ ಟ್ರಿಪ್, ಯಾತ್ರಾ ಟುಡೇಯಂತಹ ಪ್ರವಾಸಿ ಆ್ಯಪ್‌ಗಳಿಂದ ಪಡೆಯುವ ಸೇವೆಯಂತೆಯೇ ಲಾಜಿಸ್ಟಿಕ್ಸ್ ಬುಕಿಂಗ್, ಸರಕು ಸಾಗಣಿಕೆಯ ಟ್ರ್ಯಾಕ್ ಮಾಡುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಲಾಗುವುದು ಎಂದರು.

ಜಾಗತಿಕ ಯುಗದಲ್ಲಿ ಗಡಿಯಾಚೆಗೆ ಸಮರ್ಥವಾಗಿ ಲಾಜಿಸ್ಟಿಕ್ಸ್ ಪೂರೈಕೆ ಮಾಡುವುದು ಸವಾಲಿನ ಕೆಲಸವಾಗಿದ್ದು, ನಿರ್ವಹಣೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಸವಾಲುಗಳನ್ನು ಚರ್ಚಿಸಲು, ನಾವೀನ್ಯತೆಗಳನ್ನು ಹಂಚಿಕೊಳ್ಳಲು, ಸಂಯೋಜಿತ ಹಾಗೂ ಪರಿಣಾಮಕಾರಿ ವ್ಯವಸ್ಥೆಗೆ ದಾರಿ ಮಾಡಿಕೊಡಲು ಅತ್ಯುತ್ತಮ ವೇದಿಕೆಯಾಗಿವೆ ಎಂದು ಶ್ಲಾಘಿಸಿದರು.

ವಿಎಸ್ ಅಂಡ್ ಬಿ ಕಂಟೈನರ್ಸ್ ಗ್ರೂಪ್‌ನ ಭಾರತೀಯ ಮುಖ್ಯಸ್ಥ ಎ.ಎಂ.ಶ್ರೀಕಾಂತ್ ಮಾತನಾಡಿ, ರಾಜ್ಯದಲ್ಲಿ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ವಲಯ ಸಂಪೂರ್ಣ ಸಾಮರ್ಥ್ಯದಿಂದ ಕೂಡಿದ್ದು, ಕೈಗಾರಿಕೆಗಳ ಬೆಳವಣಿಗೆಗೆ ಸಹಕಾರಿಯಾಗಿದೆ. ಕೈಗಾರಿಕೆಗಳ ಅಪೇಕ್ಷೆಗೆ ಅನುಗುಣವಾಗಿ ವಿಎಸ್‌ಅಂಡ್‌ಬಿ ಕಂಟೈನರ್ಸ್ ಗ್ರೂಪ್ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಸಿಐಐ ಮೈಸೂರು ಮುಖ್ಯಸ್ಥ ಶ್ಯಾಮ್ ಚೆರಿಯನ್, ಉಪಾಧ್ಯಕ್ಷ ವಿ.ಈಶ್ವರ್ ರಾವ್, ಸಂಚಾಲಕ ಸಂತೋಷ್ ಗುಂಡಪಿ, ಸೋಲೋಮನ್ ಪುಷ್ಪರಾಜ್, ನಿರೂಪಕಿ ಪಾಯಲ್ ಮತ್ತಿತರರಿದ್ದರು.

ಅರ್ಜಿ ಆಹ್ವಾನ

ಮೈಸೂರು, ಡಿ.22– 2023–24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ (2023 ಜನವರಿ 30 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಎಚ್.ಡಿ ಪ್ರಾರಂಭಿಸಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ–1, 2(ಎ) 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2023–24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ, ಆಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 2024 ಜನವರಿ 10 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್ ಸೈಟ್ https://bcwd.karnataka.gov.in ಅಥವಾ ದೂ: 8050770004 ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.15 ರಿಂದ ಯುವನಿಧಿ ಜಾರಿ

ನಿರುದ್ಯೋಗಿ ಯುವಕರ ಅಕೌಂಟ್‌ಗೆ 3 ಸಾವಿರ ರೂ. ಹಾಕಲಾಗುವುದು: ಸಿಎಂ



ದೊಡ್ಡ ಕೌಲಂದೆ ಅಂತರಸಂತೆ ಮತ್ತು ಜಯಪುರ ಗ್ರಾಮಗಳಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪೊಲೀಸ್ ಠಾಣೆ ಕಟ್ಟಡಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದರು.

ನಂಜನಗೂಡು, ಡಿ.22– ಮುಂದಿನ ಜನವರಿ 15 ರಿಂದ 5ನೇ ಗ್ಯಾರಂಟಿಯಾದ ಯುವನಿಧಿಯನ್ನು ಜಾರಿಗೊಳಿಸಿ ನಿರುದ್ಯೋಗಿ ಯುವಕರ ಖಾತೆಗೆ 3 ಸಾವಿರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದಿಲ್ಲಿ ತಿಳಿಸಿದ್ದಾರೆ.

ತಾಲೂಕಿನ ದೊಡ್ಡ ಕೌಲಂದೆ ಗ್ರಾಮದಲ್ಲಿ 93 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪೊಲೀಸ್ ಠಾಣೆ, ಅಂತರಸಂತೆ ಮತ್ತು ಜಯಪುರ ಪೊಲೀಸ್ ಠಾಣೆ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ 4 ಗ್ಯಾರಂಟಿಗಳನ್ನು ಜಾರಿಗೊಳಿಸಿರುವುದರಿಂದ ಸುಮಾರು 1 ಕೋಟಿ 16 ಲಕ್ಷ ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ. ಗ್ಯಾರಂಟಿಗಳಿಗೆ ನಾವೇನು ನಮ್ಮನೆ ದುಡ್ಡು ಕೊಡ್ತಾಯಿಲ್ಲ, ಜನರ ತೆರಿಗೆ ಹಣವನ್ನು ಕೊಡ್ತಾಯಿದೀವಿ, ಆ ಮೂಲಕ ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಲ್ಲಾ ಸಮುದಾಯಗಳಿಗೂ ಅನುಕೂಲ ಮಾಡಿಕೊಡುತ್ತಿದ್ದೇವೆ. ಆದರೆ ಪ್ರಧಾನಿ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾರೆ. ಆದರೆ ಗಡ್ಡದವರನ್ನು (ಮುಸ್ಲಿಂ) ಹತ್ತಿರ ಬರಬೇಡಿ ಎನ್ನುತ್ತಾರೆ. ಎಲ್ಲಿ ಬಂತು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ವ್ಯಂಗ್ಯವಾಡಿದರು.

ಪೊಲೀಸ್ ಠಾಣೆಯನ್ನು ಜನಸ್ನೇಹಿಯಾಗಿಸಿ: ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದಲ್ಲಿ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯ. ಸಮಾಜದಲ್ಲಿ ಇನ್ನೂ ಕೂಡ ದೌರ್ಜನ್ಯಗಳು, ತಲೆ ತಗ್ಗಿಸುವ ಕೆಲಸಗಳು ನಡೆಯುತ್ತಿವೆ. ಬಲಾಢ್ಯರು ಕಾನೂನನ್ನು ಕೊಂಡುಕೊಳ್ಳುತ್ತೇವೆ ಎಂಬ ಭ್ರಮೆಯಲ್ಲಿದ್ದು ದೌರ್ಜನ್ಯವೆಸಗುತ್ತಿದ್ದಾರೆ, ಹಣವಿದ್ದವರಿಗೆ ಎಂದೂ ಸಹ ಪೊಲೀಸರು ಬಲಿಯಾಗಬಾರದು, ಎಲ್ಲಿ, ಯಾವ ಗ್ರಾಮದಲ್ಲಿ ಯಾವ ಜಾಗದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತವೆ, ಗಾಂಜಾ, ಅಫೀಮುದಂಥೆ ಎಲ್ಲಿ ನಡೆಯುತ್ತಿದೆ ಎಂಬುದು ಪೊಲೀಸರಿಗೆ ತಿಳಿದಿದೆ. ಆದರೂ ಸಹ ಪೊಲೀಸರ ಕಣ್ತಪ್ಪಿನಿಂದ ಅಪರಾಧ ನಡೆಯುತ್ತಿದೆ. ಸಾರ್ವಜನಿಕರು ಸರಿಯಾಗಿ ಜವಾಬ್ದಾರಿ ನಿರ್ವಹಿಸದ ಕಾರಣ, ಸಾಕ್ಷಿ ಹೇಳಲು ಹಿಂದೇಟು ಹಾಕುವ ಕಾರಣ ನಕಲಿ ಸಾಕ್ಷಿ ಸೃಷ್ಟಿಸುತ್ತಾರೆ. ಕೆಲ ಪೊಲೀಸರು ಸ್ಥಳಕ್ಕೆ ಹೋಗಲ್ಲ ಠಾಣೆಯಲ್ಲಿಯೇ ಕುಳಿತು ವರದಿ ತಯಾರಿಸುತ್ತಾರೆ.

> ಜನರೇ ನಮ್ಮ ಮಾಲೀಕರು, ರಾಜಕಾರಣಿಗಳು, ಅಧಿಕಾರಿಗಳು ಸರ್ಕಾರಿ ಸೇವಕರು, ಜನರ ತೆರಿಗೆ ಹಣದಿಂದಲೇ ನಾವೆಲ್ಲ ಸಂಬಳ ತೆಗೆದುಕೊಳ್ಳುತ್ತಿರುವುದು ಎಂಬ ಕನಿಷ್ಠ ಮೂಲಭೂತ ಪ್ರಜ್ಞೆ ಪ್ರತಿಯೊಬ್ಬ ಅಧಿಕಾರಿಯಲ್ಲೂ ಮೂಡಬೇಕು, ಠಾಣೆಗೆ ಬರುವ ನಾಗರೀಕರನ್ನು ಗೌರವದಿಂದ ಕುಳ್ಳಿರಿಸಿಕೊಂಡು ಅವರ ಕಷ್ಟ ಸುಖ ಆಲಿಸಿ, ನಿಮ್ಮ ಭಾಷೆ ಬಳಸುವುದನ್ನು ಕಲಿಯಿರಿ ಆಗ ನಿಮ್ಮ ಮೇಲೆ ನಂಬಿಕೆ, ವಿಶ್ವಾಸ ಜನರಲ್ಲಿ ಮೂಡುತ್ತದೆ. ಆ ಮೂಲಕ ದುರ್ಬಲರಿಗೆ ನ್ಯಾಯ ಒದಗಿಸಿ.
>
> –ಸಿದ್ದರಾಮಯ್ಯ, ಮುಖ್ಯಮಂತ್ರಿ

ನಾನು ವಕೀಲನಾಗಿದ್ದಾಗ ಪೊಲೀಸ್ ಠಾಣೆಯಲ್ಲಿ ಹೋಗಿ ಕುಳಿತುಕೊಳ್ಳುತ್ತಿದ್ದೆ. ಆಗ ನಾನು ಕಣ್ಣಾರೆ ವೀಕ್ಷಿಸುತ್ತಿದ್ದೆ. ಕೆಲ ಪ್ರಕರಣಗಳಲ್ಲಿ ವಕೀಲರು ಬುದ್ದಿವಂತಿಕೆಯಿಂದ ಶೇ.25ರಷ್ಟು, ಸಾಕ್ಷಾಧಾರ ಕೊರತೆಯಿಂದ ಶೇ.25 ರಷ್ಟು, ಪ್ರಕರಣಗಳು ಮುಚ್ಚಿಹೋದರೆ ಪೊಲೀಸರು ಸರಿಯಾಗಿ ತನಿಖೆ ನಡೆಸದ ಕಾರಣ ಶೇ.50 ರಷ್ಟು ಪ್ರಕರಣ ಮುಚ್ಚಿಹೋಗುತ್ತದೆ. ನಮ್ಮ ಪೊಲೀಸರು ಘಟನೆ ನಡೆದ ನಂತರ ಕ್ರಮವಹಿಸುತ್ತಾರೆ. ಆದರೆ ಘಟನೆ ನಡೆಯದಂತೆ ಕ್ರಮವಹಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಶೋಷಿತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪೊಲೀಸರು ಕೆಲಸ ನಿರ್ವಹಿಸಿ ಎಂದು ಕಿವಿಮಾತು ಹೇಳಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ ರಾಜ್ಯದಲ್ಲಿ ಅನೇಕ ಗೊಂದಲಗಳ ನಡುವೆ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಶಾಂತಿಯ ತೋಟವನ್ನಾಗಿಸಿದೆ. ಮುಖ್ಯಮಂತ್ರಿಗಳು ಕಾನೂನು ಸುವ್ಯವಸ್ಥೆಗೆ ಪ್ರಾಮುಖ್ಯತೆ ನೀಡಿದ್ದಾರೆ. ಬಡವರಿಗೆ ಶೋಷಿತರಿಗೆ ಅನ್ಯಾಯವಾದರೆ ಅವರು ಸಹಿಸುವುದಿಲ್ಲ, ಅಲ್ಲದೆ ಪೊಲೀಸ್ ಇಲಾಖೆಯಲ್ಲೂ ಬದಲಾವಣೆ ತರಲು ಸಾಕಷ್ಟು ಅನುದಾನ ನೀಡಿದ್ದಾರೆ. ಇತಿಹಾಸದಲ್ಲೇ ಪೊಲೀಸ್ ಇಲಾಖೆಗೆ ಸಿದ್ದರಾಮಯ್ಯರಷ್ಟು ಅನುದಾನ ಯಾರೂ ನೀಡಿಲ್ಲ ಎಂದ ಅವರು ಅಪರಾಧ ನಡೆದ 48 ಗಂಟೆಗಳಲ್ಲೇ ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸುವ ಕೆಲಸವನ್ನು ಕರ್ನಾಟಕ ರಾಜ್ಯ ಪೊಲೀಸರು ಮಾಡುತ್ತಿದ್ದಾರೆ. ಬಿಜೆಪಿ ಪಕ್ಷ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎಂದು ಬೊಬ್ಬೆ ಹೊಡೆಯುತ್ತಾರೆ. ಆದರೆ ಕರ್ನಾಟಕ ಪೊಲೀಸರು ದಕ್ಷತೆಯಿಂದ ಕೆಲಸ ನಿರ್ವಹಿಸುತ್ತಿರುವ ಕಾರಣದಿಂದಲೇ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ ಎಂಬುದನ್ನು ಹೆಮ್ಮೆಯಿಂದ ಹೇಳುತ್ತಿದ್ದೇನೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಪೊಲೀಸ್ ಮಹಾ ಅಧೀಕ್ಷಕ ಡಾ.ಕೆ.ರಾಮಚಂದ್ರರಾವ್, ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿದರು.

ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕರಾದ ರವಿಶಂಕರ್, ಅನಿಲ್‌ಚಿಕ್ಕಮಾದು, ಎ.ಆರ್.ಕೃಷ್ಣಮೂರ್ತಿ, ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಕಳಲೆ ಕೇಶವಮೂರ್ತಿ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಕಾಂಗ್ರೆಸ್ ಮುಖಂಡ ಸುನೀಲ್ ಬೋಸ್, ಗ್ರಾಪಂ ಅಧ್ಯಕ್ಷೆ ಜ್ಯೋತಿ, ಐಜಿಪಿ ಬೋರಲಿಂಗಯ್ಯ, ಎಸ್‌ಪಿ ಸೀಮಾ ಲಾಟ್ಕರ್, ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ಡಿವೈಎಸ್ಪಿ ಗೋವಿಂದರಾಜು, ಪಿಎಸ್ಐ ಕೃಷ್ಣಕಾಂತಕೋಳಿ, ಚೇತನ್, ಮುಖಂಡರಾದ ಕೆ.ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿಮಹೇಶ್, ಸಿ.ಎಂ.ಶಂಕರ್, ಶ್ರೀಕಂಠನಾಯಕ ಸೇರಿದಂತೆ ಹಲವಾರು ಪ್ರಮುಖರು ಇದ್ದರು.

ವಿದ್ಯುತ್ ಶಾಕ್‌ನಿಂದ ಹರತಲೆ ವ್ಯಕ್ತಿ ಸಾವು

ನಂಜನಗೂಡು, ಡಿ.22– ವಿದ್ಯುತ್ ಶಾಕ್‌ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ನಂಜುಂಡೇಶ್ವರ ಬಡಾವಣೆಯ ಬಳಿ ಜರುಗಿದೆ.

ತಾಲೂಕಿನ ಹರತಲೆ ಗ್ರಾಮದ ದೊಡ್ಡಗಂಡಯ್ಯ(65) ಮೃತ ದುರ್ದೈವಿ.

ತಾಲೂಕಿನ ದೇವಿರಮ್ಮನಹಳ್ಳಿ ಹುಂಡಿ ಬಳಿಯಿರುವ ನಂಜುಂಡೇಶ್ವರ ಬಡಾವಣೆಯನ್ನು ನೋಡಿಕೊಳ್ಳುವ ಕೆಲಸ ಮಾಡಿಕೊಂಡಿದ್ದ ದೊಡ್ಡಗಂಡಯ್ಯ ಬಲ್ಪ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಅನುರಾಗ ಮಕ್ಕಳ ಮನೆಯ ವಿದ್ಯಾರ್ಥಿಗಳು ವಿದ್ಯುತ್ ಶಾಕ್‌ನಿಂದ ಬಚಾವ್ ಮಾಡಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೊಂದು ಮೂಲದ ಪ್ರಕಾರ ದೊಡ್ಡಗುಂಡಯ್ಯ ಅವರು ಮನೆಯ ಸಮೀಪವಿದ್ದ ಟ್ರಾನ್ಸ್‌ಫಾರಂ ಬಳಿ ಮೂತ್ರ ವಿಸರ್ಜಿಸುತ್ತಿದ್ದಾಗ ಕರೆಂಟ್ ಹೊಡೆದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಳೆ ವಾಟಾಳು ಶ್ರೀಗಳ ಅಮೃತ ಮಹೋತ್ಸವ ಸಮಾರಂಭ



ತಿ.ನರಸೀಪುರ, ಡಿ.22 –ತಾಲೂಕಿನಲ್ಲಿ ನಡೆದಾಡುವ ದೇವರೆಂದೇ ಖ್ಯಾತರಾಗಿರುವ ಶ್ರೀ ಮದ್ವಾಟಾಳು ಸೂರ್ಯ ಸಿಂಹಾಸನ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಡಿ.24 ರಂದು ಅದ್ದೂರಿಯಾಗಿ ಆಚರಿಸಲು ವಿವಿಧ ಸಂಘಟನೆಗಳು ಹಾಗೂ ಶ್ರೀಗಳ ಭಕ್ತವೃಂಧ ನಿರ್ಧರಿಸಿದೆ.

ಶ್ರೀಗಳ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ವಿವರ ನೀಡಲು ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ತೊಟ್ಟವಾಡಿ ಮಹದೇವಸ್ವಾಮಿ ಶ್ರೀಗಳ 75ನೇ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ನಡೆಸಲು ಎಲ್ಲ ಜನಾಂಗದ ಮುಖಂಡರು, ಶ್ರೀಗಳ ಭಕ್ತ ವೃಂದ ನಿರ್ಧರಿಸಿದ್ದು, ಭಾನುವಾರ ಸಂಜೆ 6 ಗಂಟಗೆ ಪಟ್ಟಣದ ಭಗವಾನ್ ಚಿತ್ರಮಂದಿರದ ವೃತ್ತದಿಂದ ಶ್ರೀಗಳನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಹೂವಿನಮಳೆಯೊಂದಿಗೆ ವಾದ್ಯ, ನಗಾರಿ, ಕಂಸಾಳೆ, ವೀರಗಾಸೆ ಕುಣಿತಗಳೊಂದಿಗೆ ಮೆರವಣಿಗೆ ನಡೆಸಲಾಗುತ್ತದೆ ಎಂದರು.

ಲಿಂಕ್ ರಸ್ತೆ, ಕಾಲೇಜು ರಸ್ತೆ ಮೂಲಕ ಮೆರವಣಿಗೆಯಲ್ಲಿ ಶ್ರೀಗಳನ್ನು ಕರೆತಂದು ವಿದ್ಯೋದಯ ಕಾಲೇಜು ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಮಾಡಲಿದ್ದು, ತಾಲೂಕಿನ ಎಲ್ಲಾ ಭಕ್ತ ಮಹಾಶಯರು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಅವರು ಮನವಿ ಮಾಡಿದರು.

ಎನ್‌ಕೆಫ್ ಫೌಂಡೇಶನ್ ಅಧ್ಯಕ್ಷ ಎನ್.ಕೆ.ಫರೀದ್ ಮಾತನಾಡಿ ವಾಟಾಳು ಶ್ರೀಗಳು ಯಾವುದೇ ಜಾತಿ, ಧರ್ಮ ಭೇದವಿಲ್ಲದೇ ಸರ್ವರನ್ನು ಸಮಾನವಾಗಿ ಕಾಣುತ್ತಿದ್ದು, ಅವರು ಈ ಭಾಗದಲ್ಲಿ ನಡೆದಾಡುವ ದೇವರೆಂದೇ ಖ್ಯಾತರಾಗಿದ್ದಾರೆ. ಹಾಗಾಗಿ ಎಲ್ಲ ಜನಾಂಗದ ಭಕ್ತರು, ಅಭಿಮಾನಿಗಳು ಕಾರ್ಯಕ್ರಮಕ್ಕೆ ಬಂದು ಶ್ರೀಗಳು 100 ವರ್ಷಗಳ ಕಾಲ ಬದುಕಿ ಬಾಳಲಿ ಎಂದು ದೇವರನ್ನು ಪ್ರಾರ್ಥಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪುರಸಭಾ ಮಾಜಿ ಅಧ್ಯಕ್ಷರಾದ ಹೆಳವರಹುಂಡಿ ಸೋಮು, ಟಿ.ಎಂ.ನಂಜುಂಡಸ್ವಾಮಿ, ಉದ್ಯಮಿ ಎಸ್.ಎಂ.ಆರ್.ಪ್ರಕಾಶ್, ಡಾ.ಪ್ರದೀಪ್. ಅನಾಥ ಶವಗಳ ಮುಕ್ತಿದಾತ ಡಾ.ಎಂ. ಮಾದೇಶ್, ವಿಚಾರವಾದಿ, ಕೆಎನ್. ಪ್ರಭುಸ್ವಾಮಿ, ಉಪನ್ಯಾಸಕ ಮೂಗೂರು ಕುಮಾರಸ್ವಾಮಿ. ಸಮಾಜ ಸೇವಕ ಮಣಿಕಂಠ ರಾಜ್‌ಗೌಡ, ಪರಮೇಶ ಪಟೇಲ್, ಗ್ರಾಪಂ ಸದಸ್ಯರುಗಳಾದ ಯಡದೊರೆ ಮರಪ್ಪ, ನಿರಂಜನ್, ಬಸಪ್ಪ, ನಾಗೇಂದ್ರ, ನೃತ್ಯ ನಿರ್ದೇಶಕ ಬಸವರಾಜು ಮತ್ತಿತರರಿದ್ದರು.

ಕಾಷ್ಠದ ಸಿಂಹಾಸನ ಸಮರ್ಪಣೆ

ತಿ.ನರಸೀಪುರ : ತಾಲೂಕಿನ ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳ 75 ವರ್ಷದ ಮಹೋತ್ಸವದ ಅಂಗವಾಗಿ ವಾಟಾಳ್ ಮಠದಲ್ಲಿ ಶ್ರೀಗಳಿಗೆ ಮಲ್ಲಿಕಾರ್ಜುನ ಮತ್ತು ಅವರ ಪತ್ನಿ ಶರ್ಮಿಳಾ ದಂಪತಿಗಳು ಕಾಷ್ಠದ ಸಿಂಹಾಸನವನ್ನು ಶ್ರೀಗಳಿಗೆ ಸಮರ್ಪಿಸಲಿದ್ದಾರೆ.

ಇದೇ ವೇಳೆ ಹಾಗೂ ಸಂಘ ಸಂಸ್ಥೆಯವರು ಕಲಾತಂಡದೊಂದಿಗೆ ಮೆರವಣಿಗೆ ಮೂಲಕ ವಿದ್ಯೋದಯ ಕಾಲೇಜು ವೃತ್ತದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಹರ ಚರ ಗುರುಮೂರ್ತಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಚುಂಚನಹಳ್ಳಿ ಹಾಗೂ ನವಿಲೂರು ಮಠದ ಸಂಚಾಲಕರಾದ ಶ್ರೀ ಚನ್ನಬಸವ ಸ್ವಾಮಿಗಳು ತಿಳಿಸಿದ್ದಾರೆ.

ಹುಣಸೂರಲ್ಲಿ ಕೊಲೆಯಾದ ವ್ಯಕ್ತಿ ಕೊಡಗಿನವರು

ಪತ್ರಿಕೆ ನೋಡಿ, ಆಸ್ಪತ್ರೆಗೆ ತೆರಳಿ ಗುರುತು ಪತ್ತೆ ಹಚ್ಚಿದ ಸಹೋದರ



ಹುಣಸೂರು, ಡಿ.22– ಪಟ್ಟಣದ ಎಪಿಎಂಸಿ ಬಳಿ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದ್ದು, ಕೊಲೆಯಾದವರು ಕೊಡಗಿನವರಾಗಿದ್ದಾರೆ. ಕೊಡಗಿನ ಪಾಲಿಬೆಟ್ಟದ ಲೇಟ್ ಕಾಳಪ್ಪನವರ ಮಗ ಚಂಗಪ್ಪ (52 ವರ್ಷ) ಎಂದು ಗುರುತಿಸಲಾಗಿದ್ದು, ಅವರನ್ನು ಹಣಕ್ಕಾಗಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

ಚಂಗಪ್ಪ ಅವರಿಗೆ ಕೊಡಗಿನ ಪಾಲಿಬೆಟ್ಟ ಸಮೀಪದ ಯಡಿಯೂರಿನಲ್ಲಿ 11 ಎಕರೆ ಕಾಫಿ ತೋಟ ಹಾಗೂ 5 ಎಕ್ಕರೆ ಗದ್ದೆಯ ಶಾಂತಿ ಬಿಬಿ ಎಸ್ಟೇಟ್ ಇದ್ದು, ಅದನ್ನು ಬೇರೆಯವರಿಗೆ ಗುತ್ತಿಗೆ ನೀಡಿ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಅಲ್ಲದೆ ಕಳೆದ ಹದಿನೈದು ವರ್ಷಗಳ ಹಿಂದೆಯೆ ಇವರ ಪತ್ನಿ ಸವಿತಾ ಇವರಿಂದ ವಿವಾಹ ವಿಚ್ಚೇದನ ಪಡೆದು ಅವರು ಸಹ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ.

ಚಂಗಪ್ಪ ಡಿ.19ರಂದು ವಿರಾಜಪೇಟೆ ಹತ್ತಿರದ ಅಮ್ಮತ್ತಿ ಸಮೀಪದಲ್ಲಿನ ಯುಡಿಯೂರು ಗ್ರಾಮದಲ್ಲಿ ತಂಗಿ ಗಂಡನ ಸಾವಿನ ಅಂತ್ಯಕ್ರಿಯೆಗೆ ಬೆಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಸ್ನೇಹಿತನೊಂದಿಗೆ ಬಂದು ಅಂತ್ಯಕ್ರಿಯೆ ಮುಗಿಸಿ ಬೆಂಗಳೂರಿಗೆ ಹಿಂತಿರುಗುವಾಗ ಹುಣಸೂರಿನಲ್ಲಿ ಕೊಲೆಯಾಗಿದ್ದಾರೆ. ಆದರೆ ಜೊತೆಯಲ್ಲಿ ಬಂದಿದ್ದ ಸ್ನೇಹಿತ ಯಾರೆಂಬುದು ತಿಳಿದಿಲ್ಲ ಹಾಗೂ ಬಾಡಿಗೆ ಕಾರು ಮತ್ತು ಚಾಲಕ ಸಹ ಯಾರು ಎಂದು ತಿಳಿದು ಬಂದಿಲ್ಲ. ಈ ಸಂದರ್ಭ ತಂಡವೊಂದನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಯಾಗಿರುವ ವಿಚಾರವನ್ನು ಪತ್ರಿಕೆಗಳ ಮೂಲಕ ಅರಿತ ಪಾಲಿಬೆಟ್ಟದ ಪಿ.ಕೆ.ಮುತ್ತಪ್ಪ ಮೈಸೂರಿನ ಶವಾಗಾರಕ್ಕೆ ತೆರಳಿ ಮೃತ ದೇಹವನ್ನು ನೋಡಿ ಇದು ನನ್ನ ತಮ್ಮ ಚಂಗಪ್ಪ ಎಂದು ಗುರುತಿಸಿದ್ದಾರೆ. ನಂತರ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.

ಹುಲಿ ಬೇಟೆಯ ವಿಡಿಯೋ ವೈರಲ್

ದನಗಾಹಿ ಸೆರೆ ಹಿಡಿದ ವಿಡಿಯೋ, ಗ್ರಾಮಸ್ಥರಲ್ಲಿ ಆತಂಕ



ಸರಗೂರು: ಹುಲಿಯೊಂದು ಹಾಡಹಗಲೇ ಸಾಕು ಪ್ರಾಣಿಗಳ ಬೇಟೆಯಾಡಲು ಮುಂದಾದ ದೃಶ್ಯವನ್ನು ದನ ಗಾಹಿಯೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅರಣ್ಯ ಇಲಾಖೆ ಹುಲಿ ಸೆರೆ ಕಾರ್ಯಾಚರಣೆ ನಡೆಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ತಾಲೂಕಿನ ಜಯಲಕ್ಷ್ಮಿಪುರ ಗ್ರಾಮದ ಸಮೀಪದ ಕಾಡಂಚಿಗೆ ಹೊಂದಿಕೊಂಡಂತಿರುವ ಜಮೀನಿನಲ್ಲಿ ರೈತರು ದನ, ಕುರಿ, ಮೇಕೆಗಳನ್ನು ಮೇಯಿಸುವಾಗ ಆಹಾರ ಅರಸಿ ಬಂದ ಹುಲಿರಾಯ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆ, ಕುರಿಗಳನ್ನು ಬೇಟೆಯಾಡಲು ಪೊದೆಗಳ ಮರೆಯಲಿ ಹೊಂಚು ಹಾಕಿ ಕುಳಿತಿತ್ತು. ಸಾಕು ಪ್ರಾಣಿಗಳು ಮೇಯ್ದು ಮುಂದೆ ಹೋದಾಗ ಹುಲಿ ಪೊದೆಯಿಂದ ಹೊರಬಂದು ಕುರಿ, ಮೇಕೆ ಬೇಟೆಯಾಡಲು ಹುಲಿ ಅವುಗಳ ಹತ್ತಿರ ಹೋಗುತ್ತಿದ್ದ ದೃಶ್ಯವನ್ನು ಸೆರೆ ಹಿಡಿಯಲಾಗಿದ್ದು, ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡಲಾಗಿದೆ. ಇದರಿಂದಾಗಿ ರೈತರು ಭಯಭೀತರಾಗಿದ್ದಾರೆ.

ಜಯಲಕ್ಷ್ಮಿಪುರ ಗ್ರಾಮವು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ದಂಚಿನಲ್ಲಿ ಬರುವುದರಿಂದ ಗ್ರಾಮದ ಸುತ್ತಲಿನ ಎತ್ತಿಗೆ, ಯಶವಂತಪುರ, ಹಾದನೂರು, ಚಿಕ್ಕುರಗಿ, ದೊಡ್ಡುರಗಿ ಸೇರಿದಂತೆ ಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದು, ಅರಣ್ಯ ಇಲಾಖೆ ಕೂಡಲೇ ಹುಲಿ ಸೆರೆಗೆ ಮುಂದಾಗಬೇಕು. ಈಗಾಗಲೇ ಸಮೀಪದ ಕಾಡಬೇಗೂರು, ನಂಜನಗೂಡು ತಾಲೂಕಿನ ಬಳ್ಳೂರುಹುಂಡಿ ಗ್ರಾಮಗಳಲ್ಲಿ ಇಬ್ಬರು ರೈತರು ಹುಲಿ ದಾಳಿಗೆ ಬಲಿಯಾಗಿದ್ದಾರೆ. ಇಂಥ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಪೆನ್ಷನರ್ಸ್ ಅಸೋಸಿಯೇಷನ್‌ನ ವಾರ್ಷಿಕ ಮಹಾಸಭೆ

ನಂಜನಗೂಡು: ನಂಜನಗೂಡು ತಾಲೂಕು ಪೆನ್ಷನರ್ಸ್ ಅಸೋಸಿಯೇಷನ್‌ನ 2022–23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಡಿ.24ರಂದು ಬೆಳಗ್ಗೆ 11 ಗಂಟೆಗೆ ನಗರದ ರಾಷ್ಟ್ರಪತಿ ರಸ್ತೆಯ 20ನೇ ತಿರುವಿನಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಎಸ್.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೌಹಾರ್ದತೆಯಿಂದ ಹನುಮಂತೋತ್ಸವ ಆಚರಿಸೋಣ

ಪೂರ್ವಭಾವಿ ಸಭೆಯಲ್ಲಿ ಶಾಸಕ ಜಿ.ಡಿ.ಹರೀಶ್‌ಗೌಡ ಮನವಿ

ಡಿ.24ಕ್ಕೆ ಆಂಜನೇಯ ಉತ್ಸವ ಮೂರ್ತಿಗೆ ಪೂಜೆ, ಡಿ.25ಕ್ಕೆ ಕ್ರೀಡಾ ಚಟುವಟಿಕೆ, ಡಿ.26ಕ್ಕೆ ಹನುಮಂತೋತ್ಸವದ ಭಾರೀ ಮೆರವಣಿಗೆ



ಹುಣಸೂರು, ಡಿ.22– ಹುಣಸೂರು ಪಟ್ಟಣದಲ್ಲಿ ಡಿ.24 ರಿಂದ ಆರಂಭವಾಗುವ ಹನುಮಂತೋತ್ಸವನ್ನು ಸೌಹಾರ್ದತೆಯಿಂದ ಆಚರಿಸೋಣ ಎಂದು ಶಾಸಕ ಜಿ.ಡಿ. ಹರೀಶ್‌ಗೌಡ ಮನವಿ ಮಾಡಿದ್ದಾರೆ.

ಹನುಮಂತೋತ್ಸವ ಹಿನ್ನೆಲೆಯಲ್ಲಿ ಇಂದು ಕರೆಯಲಾಗಿದ್ದ ಎಲ್ಲಾ ಧರ್ಮ, ಸಮಾಜಗಳು ಹಾಗೂ ಸಂಘ–ಸಂಸ್ಥೆಗಳ ಸಭೆಯಲ್ಲಿ ಮಾತನಾಡಿದ ಅವರು, ಯಾವುದೆ ವ್ಯಕ್ತಿಗಳಿಗೆ ಪ್ರಾಧಾನ್ಯತೆ ನೀಡದೆ ಎಲ್ಲರನ್ನು ಒಂದೆ ರೀತಿಯಲ್ಲಿ ಕಾಣುವ ಮೂಲಕ ಒಂದೆಡೆ ಸೇರಿ ಭಕ್ತಿ ಬಾವದಿಂದ ಹನುಮಂತೋತ್ಸವನ್ನು ಆಚರಿಸಬೇಕು. ಮೆರವಣಿಗೆಯಲ್ಲಿ ದೇವರಿಗೆ ಜೈಕಾರಗಳು ಕೂಗಬೇಕೆ ವಿನಃ ಯಾವುದೆ ವ್ಯಕ್ತಿಗಳನ್ನು ಓಲೈಸಿ ಜೈಕಾರಗಳನ್ನು ಕೂಗಬಾರದು ಎಂದರು.

ಉಪವಿಭಾಗಾಧಿಕಾರಿ ರುಚಿ ಬಿಂದಾಲ್ ಮಾತನಾಡಿ ಆಚರಣ ಸಮಿತಿಯವರು ನಗರದ ವಿವಿಧ ಸರ್ಕಲ್‌ನಲ್ಲಿ ಬಾವುಟ ಮತ್ತು ಬಂಟಿಂಗ್ಸ್‌ಗಳನ್ನು ಕಟ್ಟುತ್ತಿದ್ದು, ಅವುಗಳ ಪಟ್ಟಿ ಮತ್ತು ಅಲ್ಲಿ ನಿರ್ವಹಣೆ ಮಾಡುವ ಸಮಿತಿ ಸದಸ್ಯರ ಹೆಸರುಗಳನ್ನು ನೀಡಬೇಕು ಹಾಗೂ ಮೆರವಣಿಗೆಗೆ ಬಳಸುವ ವಾಹನಗಳ ಮತ್ತು ಚಾಲಕರ ಮಾಹಿತಿಯನ್ನು ನೀಡಬೇಕು. ಯಾವುದೆ ಉದ್ವಿಗ್ನತೆಗೆ ಅವಕಾಶ ನೀಡದೆ ಶಾಂತಿಯುತವಾಗಿ ಉತ್ಸವ ಆಚರಿಸಬೇಕು. ಎಲ್ಲ ಧರ್ಮ ಮತ್ತು ಸಮುದಾಯಗಳೊಂದಿಗೆ ಸೌಹಾರ್ದಯುತವಾಗಿ ವರ್ತಿಸಿ ಸಾಮರಸ್ಯ ಕಾಪಾಡಿಕೊಳ್ಳಬೇಕು ಎಂದರು.

ಆಚರಣ ಸಮಿತಿ ಅಧ್ಯಕ್ಷ ವಿ.ಎನ್.ದಾಸ್ ಮಾತನಾಡಿ ಡಿ.24ರ ಭಾನುವಾರ ಅಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಉತ್ಸವ ಮೂರ್ತಿ ಅಂಜನೇಯಸ್ವಾಮಿಗೆ ವಿಶೇಷ ಪೂಜೆ ಮತ್ತು ಅಭಿಷೇಕವನ್ನು ನೆರವೇರಿಸಿ ನಂತರ ಬೆಳಿಗ್ಗೆ 11 ಗಂಟೆಗೆ ಮೆರವಣಿಗೆ ಮೂಲಕ ಹೊರಟು ಕಲ್ಪತರು ವೃತ್ತ, ಸರಸ್ವತಿ ಪುರಂ, ವಿ.ವಿ.ಸರ್ಕಲ್, ಕರಿಗೌಡರ ಬೀದಿ, ಗಣೇಶನಗುಡಿ ಬೀದಿ, ದಾವಣಿ ಬೀದಿ, ಬ್ರಾಹ್ಮಣರ ಬೀದಿ, ಹಳೆ ಅಂಚೆ ಕಛೇರಿ ರಸ್ತೆ ಮೂಲಕ ಮುನೇಶ್ವರ ಕಾವಲ್ ಮೈದಾನ ತಲುಪಿ ಉತ್ಸವ ಮೂರ್ತಿಯನ್ನು ಅಲ್ಲಿ ಪ್ರತಿಸ್ಥಾಪನೆ ಮಾಡಲಾಗುವುದು ಎಂದರು.

ಡಿ.25 ರಂದು ಸೋಮವಾರ ಬೆಳಿಗ್ಗೆ ವಿವಿಧ ಕ್ರೀಡೆಗಳನ್ನು ನಡೆಸಲಾಗುವುದು ಹಾಗೂ ಸಂಜೆ ಅಭಿಷೇಕ ಮತ್ತು ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಡಿ.26ರ ಬೆಳಿಗ್ಗೆ 11 ಗಂಟೆಗೆ ನಗರದ ರಂಗನಾಥ ಬಡಾವಣೆಯಿಂದ ಅಂಜನೇಯ ಸ್ವಾಮಿಯ ಭವ್ಯ ಮೆರವಣಿಗೆ ಪ್ರಾರಂಭವಾಗಲಿದ್ದು ಮೆರವಣಿಗೆಗೆ ಸ್ವಾಮೀಜಿಗಳು, ಶಾಸಕರು, ಜನಪ್ರತಿನಿಧಿಗಳು ವಿವಿದ ಗಣ್ಯರು ಅಧಿಕಾರಿಗಳು ಚಾಲನೆ ನೀಡಲಿದ್ದಾರೆ. ಮೆರವಣಿಗೆಯಲ್ಲಿ ಜಾತಿ, ಮತ ಪಕ್ಷ ಬೇಧ ಬಿಟ್ಟು ಪುರುಷರು ಮಹಿಳೆಯರಾಧಿಯಾಗಿ ಸಾವಿರಾರು ಹನುಮ ಭಕ್ತರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಮೆರವಣಿಗೆಯಲ್ಲಿ 19 ಕಲಾ ತಂಡಗಳು, 8 ರಿಂದ 10 ಸ್ತಬ್ದ ಚಿತ್ರಗಳು, 12 ಹನುಮ ವಿಗ್ರಹಗಳು, ಜೋಡಿ ಎತ್ತುಗಳು, 12 ಅಡಿ ಎತ್ತರದ ಓಂ ವಿಗ್ರಹ, ದತ್ತಾತ್ರೇಯ, ರಾಮ–ಲಕ್ಷ್ಮಣ. ಸೀತಾ, 6 ಅಡಿ ಎತ್ತರದ ಪಂಚಲೋಹ ವಿಗ್ರಹ, ಡೊಳ್ಳು ಕುಣಿತ, ನಗಾರಿ, ನಾಸಿಲ್ ಡೋಲ್, ವೀರಗಾಸೆ, ಚಂಡೆವಾದ್ಯ ಸೇರಿದಂತೆ ವಿವಿದ ಜಾನಪದ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದರು.

ಈ ಮೆರವಣಿಗೆಯು ರಂಗನಾಥ ಬಡಾವಣೆಯಿಂದ ಹೊರಟು ಕಲ್ಕುಣಿಕೆ ಸರ್ಕಲ್, ಶಬರಿ ವೃತ್ತ, ದೇವಿಪ್ರಸಾದ್, ಸಂವಿದಾನ ಸರ್ಕಲ್, ಎಸ್.ಜೆ ರಸ್ತೆ ಮೂಲಕ ಹೆಚ್.ಡಿ.ಕೋಟೆ ಸರ್ಕಲ್, ಜೆ.ಎಲ್.ಬಿ.ರಸ್ತೆ, ಕಾರ್ಖಾನೆ ರಸ್ತೆ, ಅಕ್ಷಯ ಭಂಡಾರ್, ಕಲ್ಪತರು ವೃತ್ತ ದ ಮೂಲಕ ಅಂಜನೇಯ ಸ್ವಾಮಿ ದೇವಸ್ಥಾನವನ್ನು ಸಂಜೆ 6 ಗಂಟೆಯ ಒಳಗೆ ತಲುಪಲಿದೆ ಎಂದರು.

ಸಭೆಯಲ್ಲಿ ತಹಸಿಲ್ದಾರ್ ಮಂಜುನಾಥ್, ಇಒ ಮನು, ಡಿವೈಎಸ್ಪಿ ಗೋಪಾಲಕೃಷ್ಣ, ನಗರಸಭೆ ಪ್ರಭಾರ ಅಯುಕ್ತೆ ಶರ್ಮಿಳಾ, ಆಹಾರ ನಿರೀಕ್ಷಕ ಸತೀಶ್, ಮುಖಂಡರುಗಳಾದ ಪಿ.ಅರ್.ರಾಚಪ್ಪ, ಹೆಚ್.ವೈ.ಮಹದೇವು, ಯೋಗಾನಂದ, ಡಿ.ಕೆ.ಕುನ್ನೇಗೌಡ, ರಾಮಣ್ಣ, ವಾಸೇಗೌಡ, ವಕೀಲ ಪುಟ್ಟರಾಜು, ಮಯೂರ, ಹೆಚ್.ಎನ್.ಚಂದ್ರಶೇಖರ್, ಅಯುಬ್, ರಿಜ್ವಾನ್, ಸಯ್ಯದ್ ಇಕ್ಬಾಲ್, ಅನೀಲ್, ಗಿರೀಶ್, ಚಂದ್ರಮೌಳಿ ಸೇರಿದಂತೆ ಇನ್ನೂ ಅನೇಕ ಮುಖಂಡರು ಸಭೆಯಲ್ಲಿ ಭಾಗವಹಿಸಿದರು.

ಮೈಸೂರು ಚಿತ್ರಮಂದಿರಗಳಲ್ಲಿ

ಚಿತ್ರಮಂದಿರ / ಚಿತ್ರ	
ಪದ್ಮ ಚಿತ್ರಮಂದಿರ	(ದೂ: 2521923)
ಡಂಕಿ(ಹಿಂ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್ ಚಿತ್ರಮಂದಿರ	(ದೂ: 2422871)
ಬ್ಯಾಡ್ ಮ್ಯಾನರ್ಸ್ (ಕ)	4 ಪ್ರದರ್ಶನಗಳು
ಬಾಲಾಜಿ ಚಿತ್ರಮಂದಿರ	(ದೂ: 2497199)
ಡಂಕಿ(ಹಿಂ)	4 ಪ್ರದರ್ಶನಗಳು
ಮಹದೇಶ್ವರ ಚಿತ್ರಮಂದಿರ	(ಮೊ:9900820093)
ಸಲಾರ್ (ತೆ)	4 ಪ್ರದರ್ಶನಗಳು
ಗಾಯಿತ್ರಿ	
ಸಲಾರ್ (ತೆ)	4 ಪ್ರದರ್ಶನಗಳು
ರಾಜಕಮಲ್	
ಅಕ್ವಾ ಮ್ಯಾನ್ ಅಂಡ್ ದ ಲಾಸ್ಟ್ ಕಿಂಗ್‌ಡಮ್(ಇಂ)	4 ಪ್ರದರ್ಶನಗಳು
ಸಂಗಂ	
ಡಂಕಿ(ಹಿಂ)	4 ಪ್ರದರ್ಶನಗಳು
ಲಿಡೋ	
ಕೈವಾ (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
ಸಲಾರ್ (ಹಿಂ)	4 ಪ್ರದರ್ಶನಗಳು
ಪ್ರಭಾ	
ಬಾ ನಲ್ಲೆ ಮದುವೆಗೆ (ಕ) 2 ಪ್ರದರ್ಶನಗಳು, ಹಳ್ಳಿ ಮುಕ್ಕ (ಕ)	2 ಪ್ರದರ್ಶನಗಳು

ಡಿಆರ್‌ಸಿ ಸಿನಿಮಾಸ್

ದೂ : 4240422/4241800

ಸ್ಕ್ರೀನ್ 1	ಸಲಾರ್– 1 (ತೆ): ಬೆ.9.15ಕ್ಕೆ, ಮ.3.50ಕ್ಕೆ, ರಾ.10.20ಕ್ಕೆ, ಡಂಕಿ (ಹಿಂ): ಮ.12.50ಕ್ಕೆ, ರಾ.7.14ಕ್ಕೆ.
ಸ್ಕ್ರೀನ್ 2	ಸಲಾರ್–1 (ಕ): ಬೆ.9ಕ್ಕೆ, ಸಂ.6.50ಕ್ಕೆ, ಅನಿಮಲ್ (ಹಿಂ): ಮ.12.20ಕ್ಕೆ, ಸ್ಯಾಮ್ ಬಹದ್ದೂರ್ (ಹಿಂ): ಸಂ.4.05ಕ್ಕೆ, ನೆರು (ಮ): ರಾ.10.15ಕ್ಕೆ.
ಸ್ಕ್ರೀನ್ 3	ಸಲಾರ್–1 (ತೆ): ಬೆ.7ಕ್ಕೆ, ಡಂಕಿ (ಹಿಂ): ಬೆ.10.30ಕ್ಕೆ, ಅಕ್ವಾಮ್ಯಾನ್ ಅಂಡ್ ಲಾಸ್ಟ್ ಕಿಂಗ್‌ಡಮ್ (3ಡಿ)(ಇಂ): ಮ.1.45ಕ್ಕೆ, ಸಂ.4.50ಕ್ಕೆ, ರಾ.7.15ಕ್ಕೆ, ಸಲಾರ್ (ಕ): ರಾ.9.55ಕ್ಕೆ.
ಸ್ಕ್ರೀನ್ 4	ಸಲಾರ್–1(ತೆ): ಬೆ.7.15ಕ್ಕೆ, ಮ.12.30ಕ್ಕೆ, ರಾ.7ಕ್ಕೆ, ಡಂಕಿ (ಹಿಂ): ಮ.3.55ಕ್ಕೆ, ರಾ.10.25ಕ್ಕೆ.

ಐನಾಕ್ಸ್ ಮೂವೀಸ್

INOX LIVE THE MOVIE

ದೂ : 2533444 / 2433456

ಸ್ಕ್ರೀನ್ 1	ಡಂಕಿ (ಹಿಂ): ಬೆ.9ಕ್ಕೆ, ಮ.12.20ಕ್ಕೆ, ಮ.3.40ಕ್ಕೆ, ರಾ.7ಕ್ಕೆ, ರಾ.10.20ಕ್ಕೆ.
ಸ್ಕ್ರೀನ್ 2	ಸಲಾರ್ –1 (ತೆ): ಬೆ.8.10ಕ್ಕೆ, ಬೆ.11.45ಕ್ಕೆ, ಮ.3.20ಕ್ಕೆ, ಸಂ.6.55ಕ್ಕೆ, ರಾ.10.30ಕ್ಕೆ.
ಸ್ಕ್ರೀನ್ 3	ಡಂಕಿ (ಹಿಂ): ಬೆ.11.30ಕ್ಕೆ, ಸಂ.6.25ಕ್ಕೆ, ಸಲಾರ್–1 (ಹಿಂ): ಮ.2.50ಕ್ಕೆ, ಸಲಾರ್ –1 (ಕ): ರಾ.9.45ಕ್ಕೆ.
ಸ್ಕ್ರೀನ್ 4	ಸಲಾರ್–1 (ತೆ): ಬೆ.8.40ಕ್ಕೆ, ಸಲಾರ್–1 (ಕ): ಮ.12.15ಕ್ಕೆ, ಸಂ.6.35ಕ್ಕೆ, ಅಕ್ವಾಮ್ಯಾನ್ ಅಂಡ್ ಲಾಸ್ಟ್ ಕಿಂಗ್‌ಡಮ್ (3ಡಿ)(ಇಂ): ಮ.3.50ಕ್ಕೆ, ರಾ.10.10ಕ್ಕೆ.

ಮೈಸೂರು ವಿಷನ್ ಸಿನಿಮಾ

ದೂ : 0821–2973519

ಸ್ಕ್ರೀನ್ 1	ಪಾರ್ಕಿಂಗ್ (ಕ): ಬೆ.10.35ಕ್ಕೆ, ಸಪ್ತ ಸಾಗರದಾಚೆ ಎಲ್ಲೋ 2 (ಕ): ಮ.1.10ಕ್ಕೆ, ಬ್ಯಾಡ್ ಮ್ಯಾನರ್ಸ್ (ಕ): ಸಂ.4ಕ್ಕೆ, ಅರ್ಧಂಬರ್ಧ ಪ್ರೇಮ ಕಥೆ (ಕ): ಸಂ.6.35ಕ್ಕೆ, ಅನ್ನಪೂರ್ಣಿ (ತ): ರಾ.9.15ಕ್ಕೆ.
ಸ್ಕ್ರೀನ್ 2	ಅನಿಮಲ್ (ಹಿಂ): ಬೆ.10ಕ್ಕೆ, ಸಂ.6ಕ್ಕೆ, ರಾ.9.45ಕ್ಕೆ, ಸ್ಯಾಮ್ ಬಹದ್ದೂರ್ (ಹಿಂ): ಮ.1.45ಕ್ಕೆ.
ಸ್ಕ್ರೀನ್ 3	ಸ್ಯಾಮ್ ಬಹದ್ದೂರ್ (ಹಿಂ): ಬೆ.10.10ಕ್ಕೆ, ಸಂ.4.50ಕ್ಕೆ, ಅನಿಮಲ್ (ಹಿಂ): ಮ.1.05ಕ್ಕೆ, ರಾ.7.45ಕ್ಕೆ.
ಸ್ಕ್ರೀನ್ 4	ಸಪ್ತ ಸಾಗರದಾಚೆ ಎಲ್ಲೋ 2 (ಕ): ಬೆ.10.45ಕ್ಕೆ, ಅನಿಮಲ್ (ಹಿಂ): ಮ.2.40ಕ್ಕೆ, ನೆಪೋಲಿಯನ್ (ಇಂ): ಸಂ.6.25ಕ್ಕೆ, ಸ್ಯಾಮ್ ಬಹದ್ದೂರ್ (ಹಿಂ): ರಾ.9.30ಕ್ಕೆ.

ಪಿವಿಆರ್ ಸಿನಿಮಾಸ್

ಮೊ.ನಂ: 8951357139

ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ,

ಅಕ್ವಾಮ್ಯಾನ್ ಅಂಡ್ ಲಾಸ್ಟ್ ಕಿಂಗ್‌ಡಮ್ (3ಡಿ)(ಇಂ): ಬೆ.9.35ಕ್ಕೆ, ಮ.3.55ಕ್ಕೆ, ರಾ.10ಕ್ಕೆ, ಡಂಕಿ (ಹಿಂ): ಬೆ.9ಕ್ಕೆ, ಬೆ.11.40ಕ್ಕೆ, ಮ.12.20ಕ್ಕೆ, ಮ.3.40ಕ್ಕೆ, ಸಂ.6.40ಕ್ಕೆ, ರಾ.7ಕ್ಕೆ, ರಾ.10.20ಕ್ಕೆ, ನೆರು (ಮ): ರಾ.10.10ಕ್ಕೆ, ಸಲಾರ್ –1 (ಮ): ಸಂ.6.35ಕ್ಕೆ, ಸಲಾರ್–1 (ಹಿಂ): ಮ.2.50ಕ್ಕೆ, ಸಂ.5.55ಕ್ಕೆ, ರಾ.10ಕ್ಕೆ, ಸಲಾರ್–1 (ಕ): ಬೆ.8.05ಕ್ಕೆ, ಬೆ.11.15ಕ್ಕೆ, ಮ.3ಕ್ಕೆ, ಸಂ.6.25ಕ್ಕೆ, ಸಲಾರ್– 1(ತೆ): ಬೆ.7.10ಕ್ಕೆ, ಬೆ.7.40ಕ್ಕೆ, ಬೆ.8.10ಕ್ಕೆ, ರಾ.10.45ಕ್ಕೆ, ಬೆ.11.45ಕ್ಕೆ, ಮ.12.20ಕ್ಕೆ, ಮ.3.20ಕ್ಕೆ, ಮ.2.20ಕ್ಕೆ, ಸಂ.6.55ಕ್ಕೆ, ರಾ.9.30ಕ್ಕೆ, ರಾ.10.30ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪ ಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.



ತಿ.ನರಸೀಪುರ ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಅನಾಥ ಶವಗಳನ್ನು ಸಂಸ್ಕಾರ ಮಾಡಿ ಸಾಧನೆಗೈದ ಅನಾಥ ಶವಗಳ ಮುಕ್ತಿದಾತ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಎಂ.ಮಾದೇಶ್ ರವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸನ್ಮಾನಿಸಿದರು. ಕಾಲೇಜಿನ ಪ್ರಾಂಶುಪಾಲ ಜಗದೀಶ್, ಪೊಲೀಸ್ ವೃತ್ತ ನಿರೀಕ್ಷಕ ಧನಂಜಯ, ಸಬ್ ಇನ್ಸ್‌ಪೆಕ್ಟರ್ ಜಗದೀಶ್ ಧೂಳ್ ಶೆಟ್ಟಿ, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ವೆಂಕಟೇಶ್ ಮೂರ್ತಿ, ಮೂಗೂರು ಕುಮಾರಸ್ವಾಮಿ, ವಾಣಿಜ್ಯಶಾಸ್ತ್ರ ವಿಭಾಗದ ರಾಮಮೂರ್ತಿ, ಪೊಲೀಸ್ ಮಾಹಿತಿದಾರ ರವಿ ಹಾಜರಿದ್ದರು.


ಒಂದೇ ನಾಡು ಒಂದೇ ಕುಲ ಒಂದೇ ದೈವ
ಜಯ ಕರ್ನಾಟಕ
ಕಟ್ಟೋಣ ನಾವು ಹೊಸ ನಾಡೊಂದನು
JAYAKARNATAKA
ಮೈಸೂರು ಜಿಲ್ಲೆ
ಎನ್. ಮುತ್ತಪ್ಪ ರೈ ರವರು
ಸಂಸ್ಥಾಪಕರು
ರಿಕ್ಕಿ ರೈ
ಡಾ|| ಬಿ.ಎನ್ ಜಗದೀಶ್
ರಾಜ್ಯಾಧ್ಯಕ್ಷರು
ಉಮೇಶ್ ಕುಮಾರ್
ಮೈಸೂರು ಜಿಲ್ಲೆ ಸಲಹೆಗಾರರು
ಸತೀಶ್ ಗೌಡ್ರು
ರಾಜ್ಯ ಉಪಾಧ್ಯಕ್ಷರು
ಶ್ರೀಧರ್ ನಾಯಕ್
ಮೈಸೂರು ಜಿಲ್ಲಾ ಅಧ್ಯಕ್ಷರು
ಶ್ರೀ ಹರ್ಷಗೌಡ್ರು
ಮೈಸೂರು ನಗರ ಅಧ್ಯಕ್ಷರು
ನಮ್ಮ ಅಚ್ಚು ಮೆಚ್ಚಿನ ನಾಯಕರು ಹಾಗೂ ಮೈಸೂರು ಜಿಲ್ಲಾ ಗೌರವಾಧ್ಯಕ್ಷರಾದ
ಶ್ರೀಯುತ ಗುರುಪ್ರಸಾದ್ ರವರಿಗೆ
ಜನುಮದಿನದ ಶುಭಾಶಯಗಳು
ವಿಜಯಗೌಡ
ರಾಜ್ಯ ಸಂಘಟನಾ ಕಾರ್ಯದರ್ಶಿಗಳು
ಕಾಂತರಾಜು ಹೆಚ್.ಎಸ್
ಮೈಸೂರು ಜಿಲ್ಲಾ ಉಪಾಧ್ಯಕ್ಷರು
ಅಂಗರಾಜು
ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು
ಸಂದೇಶ್ ಕುಮಾರ್ ಸಿ.ಕೆ
ಮೈಸೂರು ನಗರ ಉಪಾಧ್ಯಕ್ಷರು
ವಿಶ್ವನಾಥ್
ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು
ಚೇತನ್ ಹೆಚ್.ಪಿ
ಮೈಸೂರು ನಗರ ಪ್ರಧಾನ ಕಾರ್ಯದರ್ಶಿಗಳು
ಲಾರಿ ಶ್ರೀನಿವಾಸ್
ಮೈಸೂರು ಜಿಲ್ಲೆ ಕಾರ್ಯಾಧ್ಯಕ್ಷರು
ನಮ್ಮ ಸಮಾಜ ಸೇವಕರಾದ ಅಯೂಬ್ ಖಾನ್ ರವರು 16.000 ಅನಾಥ ಶವಗಳನ್ನು ಶವ ಸಂಸ್ಕಾರ ಮಾಡಿದ್ದಾರೆ ಮತ್ತು ನಮ್ಮ ವೈದ್ಯಕೀಯ ರಂಗದಲ್ಲಿ ಡಾ ಸುಗುಣ ಶಾಂತಿ ರವರು
ಸುಮಾರು 12000 ಹೆರಿಗೆ ಮಾಡಿಸಿರುತ್ತಾರೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾಗಿದು ಲಕ್ಷಾಂತರ ಮಹಿಳೆಯರು ಮತ್ತು ಮಕ್ಕಳ ಅಚ್ಚುಮೆಚ್ಚಿನ ವೈದ್ಯರಾಗಿದ್ದಾರೆ
ನಮ್ಮ ಸಮಾಜದಲ್ಲಿ ಇವರ ಕೊಡುಗೆ ತುಂಬ ಅಪಾರವಾದದ್ದು ನಮ್ಮ ಜಯ ಕರ್ನಾಟಕ ಸಂಘಟನೆ ವತಿಯಿಂದ ಇವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು
68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ 50ರ ಸುವರ್ಣ ಸಂಭ್ರಮ ಜಿಲ್ಲಾ ಉತ್ಸವವನ್ನು ಯಶಸ್ವಿಗೊಳಿಸಿದ
ಎಲ್ಲಾ ಪದಾಧಿಕಾರಿಗಳಿಗೂ ಹಾಗೂ ಕಾರ್ಯಕರ್ತರಿಗೂ ತುಂಬು ಹೃದಯದ ಧನ್ಯವಾದಗಳು
ಪ್ರಕಟಣೆ : ವಿಜಯ ಗೌಡ 7204822453 ಮತ್ತು ಲಾರಿ ಶ್ರೀನಿವಾಸ್